

ಪರಿಷ್ಕೃತ ಮಾಸ್ಟರ್ ಪ್ಲಾನ್-2015 ರಲ್ಲಿ Sensitive Zone ಎಂದು ವರ್ಗೀಕರಿಸಿರುವ  
ಪ್ರದೇಶಗಳಲ್ಲಿನ ಅಭಿವೃದ್ಧಿಗಳಿಗೆ ಅನುಮತಿ ನೀಡುವ ಸಂಬಂಧ ದಿನಾಂಕ 08.05.2012  
ರಂದು ನಡೆದ 17ನೇ ಉಪ-ಸಮಿತಿ ಸಭೆಯ ನಡವಳಿಗಳು

ಹಾಜರಿದ್ದ ಸದಸ್ಯರು:

1.	ಶ್ರೀ. ಭರತ್‌ಲಾಲ್ ಮೀನಾ, ಐ.ಎ.ಎಸ್. ಅಧ್ಯಕ್ಷರು, ಉಪಸಮಿತಿ ಹಾಗೂ ಆಯುಕ್ತರು, ಬೆಂಗಳೂರು,
2.	ಶ್ರೀ. ಗೌರವ್ ಗುಪ್ತ, ಐ.ಎ.ಎಸ್. ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು
3.	ಶ್ರೀ.ಅನಂತ ಮಾರ್ತಿ, ಮುಖ್ಯ ಅಭಿಯಂತರರು, BBMP (Incharge of Storm Water Drain), ಬೆಂಗಳೂರು.
4.	ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಬಹುಮಹಡಿಗಳ ಕಟ್ಟಡ, 4ನೇ ಹಂತ, ಡಾ: ಅಂಬೇಡ್ಕರ್ ವೀಧಿ, ಬೆಂಗಳೂರು ಇವರ ಪರವಾಗಿ ಶ್ರೀ. ಎಂ.ಬಿ.ಮಹೇಂದ್ರಸ್ವಾಮಿ, ಉಪ-ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಬೆಂಗಳೂರು.
5.	ಶ್ರೀ. ಬಿ.ಮಹೇಂದ್ರ , ಹೆಚ್ಚುವರಿ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಆಲಿ ಅಸ್ಮರ್ ರಸ್ತೆ, ಬೆಂಗಳೂರು.
6.	ಶ್ರೀ.ಟಿ.ಎನ್.ಚಿಕ್ಕರಾಯಪ್ಪ, ಅಭಿಯಂತರ ಸದಸ್ಯರು, ಬೆಂಗಳೂರು, ಬೆಂಗಳೂರು.
7.	ಶ್ರೀ.ಎ.ವಿ.ರಂಗೇಶ್ ಹೆಚ್ಚುವರಿ ನಗರ ಯೋಜನಾ ನಿರ್ದೇಶಕರು, ಬ್ಯು.ಬಿ.ಮ.ನ.ಪಾಲಿಕೆ, ಬೆಂಗಳೂರು
8.	ಪ್ರೊ. ಎಂ.ಎಸ್. ಮೋಹನ್ ಕುಮಾರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ ,ಬೆಂಗಳೂರು,
9.	ಪ್ರೊ. ಡಿ. ನಾಗೇಶ್ ಕುಮಾರ್ , ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ , ಬೆಂಗಳೂರು,
10.	ಶ್ರೀ. ಬಿ.ಎಂ.ತಿರಕನಗೌಡರ್, ಸದಸ್ಯ ಕಾರ್ಯದರ್ಶಿ ಹಾಗೂ ನಗರ ಯೋಜಕ ಸದಸ್ಯರು,ಬೆಂಗಳೂರು,ಬೆಂಗಳೂರು

ಸಮಾಲೋಚಕರು- Power Point Presentation

ಶ್ರೀ ಎಂ.ಆಕಾಶ್, M/S. Sky Group, ಬೆಂಗಳೂರು,
--

ಸಭೆಯ ಪ್ರಾರಂಭದಲ್ಲಿ ಹಾಜರಿದ್ದ ಸದಸ್ಯರನ್ನು ಸ್ವಾಗತಿಸಲಾಯಿತು.

- 1) ದಿನಾಂಕ 16-1-2012 ರಂದು ಜರುಗಿದ 2012 ನೇ ಸಾಲಿನ 16 ನೇ ಉಪ-ಸಮಿತಿ ಸಭೆಯ ನಡವಳಿಗಳನ್ನು ಓದಿ ಸ್ಥಿರೀಕರಿಸುವ ಸಂದರ್ಭದಲ್ಲಿ ಉಪ-ಸಮಿತಿ ಸಭೆಯ ಸದಸ್ಯರಾದ ಶ್ರೀ. ಮಹೇಂದ್ರ ರವರು ಮಾತನಾಡಿ ಸೆನ್ಸಿಟೀವ್ ವಲಯ ಉಪ ಸಮಿತಿ ಸಭೆಯು ಇದುವರೆಗೆ ನಿರ್ಣಯ ಕೈಗೊಂಡಿರುವ 64 ವಿಷಯಗಳ ಸಂಬಂಧ ಪ್ರಗತಿ ವರದಿ ವಸ್ತು-ಸ್ಥಿತಿಯನ್ನು ನೀಡುವಂತೆ ಕೋರಿದರು. ಈ ಸಂಬಂಧ ಪ್ರಗತಿ ವರದಿಯನ್ನು ಸಿದ್ಧಪಡಿಸಲಾಗಿದ್ದು , ಮುಂದಿನ ಸಭೆಯಲ್ಲಿ M/s Sky Group, Consultant ವತಿಯಿಂದ Power Point Presentation ಮಾಡಿಸುವಂತೆ ನಿರ್ಣಯಿಸಲಾಯಿತು.
- 2) ಉಪ-ಸಮಿತಿ ಸಭೆಯಲ್ಲಿ ಹಾಜರಿದ್ದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಶ್ರೀ. ಗೌರವ್ ಗುಪ್ತ ರವರು ಮಾತನಾಡಿ ಸೆನ್ಸಿಟೀವ್ ವಲಯವು ಸಾಮಾನ್ಯವಾಗಿ ಕೆರೆ ಮತ್ತು ಕಾಲುವೆ ಸನಿಹದಲ್ಲಿ ಬರುತ್ತದೆ. ಈ ವಲಯದಲ್ಲಿ 01 ಎಕರೆ ವಿಸ್ತೀರ್ಣಕ್ಕಿಂತ ಕಡಿಮೆ ಇರುವ ಜಮೀನಿನಲ್ಲಿ ಅಭಿವೃದ್ಧಿಗೆ ಅನುಮತಿ ನೀಡಿದಲ್ಲಿ ಅಭಿವೃದ್ಧಿದಾರರು ಅವರ ಸ್ವಂತ ಖರ್ಚಿನಲ್ಲಿ STP ಅಳವಡಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಘನತ್ಯಾಜ್ಯ ವಸ್ತುಗಳನ್ನು ಹಾಗೂ ಇನ್ನಿತರೆ ಮಲಿನ ನೀರನ್ನು ನೇರವಾಗಿ ಕಾಲುವೆ ಮತ್ತು ಕೆರೆಗಳಿಗೆ ಬಿಡುತ್ತಿರುವುದನ್ನು ಗಮನಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ 01 ಎಕರೆ ವಿಸ್ತೀರ್ಣಕ್ಕಿಂತ ಕಡಿಮೆ ಇರುವ ಜಮೀನುಗಳಲ್ಲಿನ ಅಭಿವೃದ್ಧಿಗಳಿಗೆ ಅನುಮತಿಸುವುದು ಸೂಕ್ತವಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿದಂತೆ, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಆಯುಕ್ತರು ಮಾತನಾಡಿ 01 ಎಕರೆ ವಿಸ್ತೀರ್ಣಕ್ಕಿಂತ ಕಡಿಮೆ ಇದ್ದಲ್ಲಿ Land pooling ರೂಪದಲ್ಲಿ 01 ಎಕರೆ ವಿಸ್ತೀರ್ಣಕ್ಕೆ ಕಡಿಮೆ ಇಲ್ಲದಂತೆ ಅರ್ಜಿ ಸ್ವೀಕರಿಸುವ ಸಂಬಂಧ ವಿಷಯವನ್ನು ಪ್ರಾಧಿಕಾರದ ಸಭೆಗೆ ಮಂಡಿಸುವಂತೆ ನಗರ ಯೋಜಕ ಸದಸ್ಯರವರಿಗೆ ಸೂಚಿಸಿದರು. ನಂತರ ವಿಷಯಗಳನ್ನು ಕೈಗೆತ್ತಿಕೊಳ್ಳಲಾಯಿತು.

ಅ	ದಿನಾಂಕ 16.01.2012 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 16ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳನ್ನು ಸ್ಥಿರೀಕರಿಸುವ ವಿಚಾರ.
	ದಿನಾಂಕ 16.01.2012 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 16ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳನ್ನು ಓದಿ ಸ್ಥಿರೀಕರಿಸಲಾಯಿತು.
ಆ	ದಿನಾಂಕ 16.01.2012 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 16ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸುವ ಬಗ್ಗೆ.
	ದಿನಾಂಕ 16.01.2012 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 16ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸಲಾಯಿತು.

**ಠರಾವು : 80 / 2012, ದಿನಾಂಕ 08.05.2012**

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ದೊಡ್ಡಗುಬ್ಬಿ ಗ್ರಾಮದ ಸರ್ವೆ ನಂ. 36/3 ರಲ್ಲಿನ 0-16 ಗುಂಟೆ ಅಥವಾ 1616.229 ಚ.ಮೀ. ವಿಸ್ತೀರ್ಣದ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಅರ್ಜಿದಾರರಾದ ಡಾ: ಆರ್.ಸುಧಾಮನ್ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಜಮೀನಿನ ವಿಸ್ತೀರ್ಣ 0ಎ-16 ಗುಂಟೆ ಇರುವುದರಿಂದ ಈ ಸಂಬಂಧ ಪ್ರಾಧಿಕಾರದ ಸಭೆಯ ನಿರ್ಣಯ ಪಡೆಯುವವರೆಗೆ ವಿಷಯವನ್ನು ಮುಂದೂಡಲು ತೀರ್ಮಾನಿಸಲಾಯಿತು.

**ಠರಾವು : 81 / 2012, ದಿನಾಂಕ 08.05.2012**

ವಿಷಯ: ಅನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಬಿಲ್ವಾರದಹಳ್ಳಿ ಗ್ರಾಮದ ಸರ್ವೆ ಸಂ. 76 (ಹಳೆ ನಂ.31/p47) ರಲ್ಲಿನ 02 ಎಕರೆ ಅಥವಾ 8093.64 ಚ.ಮೀ. ವಿಸ್ತೀರ್ಣ ಪ್ರದೇಶದಲ್ಲಿ ಪ್ರೈಮರಿ ಶಾಲಾ ಕಟ್ಟಡ (Primary School) ನಿರ್ಮಿಸಲು ಶ್ರೀ.ಕರ್ಣಸಿಂಗರ ರಾವ್ ರವರು ಅನುಮೋದನೆ ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಜಮೀನಿಗೆ ಇರುವ ರಸ್ತೆ ಸಂಪರ್ಕವನ್ನು ಜಮೀನಿನ ಒಂದು ಮೂಲೆಗೆ ಹೊಂದಿಕೊಂಡಿರುವಂತೆ ಸರ್ವೆ ಸ್ಕೆಚ್‌ನಲ್ಲಿ ನಮೂದಿಸಿರುವುದರಿಂದ ಹಾಗೂ ಹಾಲಿ ವಸ್ತುಸ್ಥಿತಿಯಂತೆ ಜಮೀನಿಗೆ ಹೊಂದಿಕೊಂಡಂತೆ ರಸ್ತೆ ಇರುವುದಾಗಿ ಸಭೆಯಲ್ಲಿ ತಿಳಿಸಿದ ಹಿನ್ನೆಲೆಯಲ್ಲಿ ಅದಕ್ಕನುಗುಣವಾಗಿ ವಿವರವಾದ ವರದಿ ಮಂಡಿಸಲು ವಿಷಯವನ್ನು ಮುಂದೂಡಲಾಯಿತು.

**ಠರಾವು : 82 / 2012, ದಿನಾಂಕ 08.05.2012**

ವಿಷಯ: ಬೆಂಗಳೂರು ಅನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಮಾರಗೊಂಡನಹಳ್ಳಿ ಗ್ರಾಮದ ಸರ್ವೆ ಸಂ. 36/2, 37/1, 38/1, 38/2, 39/2 ಮತ್ತು 40/1 ರಲ್ಲಿ 09 ಎಕರೆ 34 ಗುಂಟೆ ಪೈಕಿ ಖರಾಬು 0.05 ಗುಂಟೆ ಕಳೆದು ಉಳಿಕೆ 09 ಎಕರೆ 29 ಗುಂಟೆ (39861.20 ಚ.ಮೀ.) ವಿಸ್ತೀರ್ಣದ ಜಮೀನನ್ನು ಕೈಗಾರಿಕೆ ( ಹೈಟೆಕ್)(ಸೆನ್ಸಿಟೀವ್) ವಲಯದಿಂದ ವಸತಿ ಉಪಯೋಗಕ್ಕೆ ಭೂ-ಉಪಯೋಗ ಬದಲಾವಣೆಯನ್ನು ಶ್ರೀಮತಿ.ಎ.ಮುನಿಲಕ್ಶಮ್ಮ ಮತ್ತು ಶ್ರೀ. ಪಿ.ರಾಜಶೇಖರ್ ಇವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಸಭೆಗೆ ಮಂಡಿಸಲಾದ ಸ್ಥಳ ನಕ್ಷೆ, ಸರ್ವೆ ನಕ್ಷೆ ಮತ್ತು RMP-2015 ರ ಉದ್ಯತ ಭಾಗಗಳು ಒಂದಕ್ಕೊಂದು ತಾಳೆಯಾಗದೇ ಇರುವುದರಿಂದ ಹಾಗೂ ಪ್ರಸ್ತಾಪಿತ ಜಮೀನಿಗೆ ಇರುವ ಸಂಪರ್ಕ ರಸ್ತೆ ಸಾರ್ವಜನಿಕ ರಸ್ತೆಯೇ? ಎಂಬುದರ ಬಗ್ಗೆ ಪುನರ್ ಪರಿಶೀಲಿಸಿ ವಿಷಯವನ್ನು ಮುಂದಿನ ಉಪ-ಸಮಿತಿ ಸಭೆಗೆ ಮಂಡಿಸಲು ಮುಂದೂಡಲಾಯಿತು.

**ಠರಾವು : 83 / 2012, ದಿನಾಂಕ 08.05.2012**

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಶೀಗೇಹಳ್ಳಿ ಗ್ರಾಮದ ಸರ್ವೆ ನಂ.36 ರ 0-18 ಗುಂಟೆ ಅಥವಾ 1821.07 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ವಸತಿ(ಸೆನ್ಸಿಟೀವ್) ವಲಯದಿಂದ ಹೊರತುಪಡಿಸಲು ಶ್ರೀ. ಎಂ. ರಮೇಶ್ ಮತ್ತು ಶ್ರೀ.ಎಂ.ಸುಬ್ರಮಣಿ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಜಮೀನಿನ ವಿಸ್ತೀರ್ಣ 0ಎ-18 ಗುಂಟೆ ಇರುವುದರಿಂದ ಈ ಸಂಬಂಧ ಪ್ರಾಧಿಕಾರದ ಸಭೆಯ ನಿರ್ಣಯ ಪಡೆಯುವವರೆಗೆ ವಿಷಯವನ್ನು ಮುಂದೂಡಲು ತೀರ್ಮಾನಿಸಲಾಯಿತು.

**ಠರಾವು : 84 / 2012, ದಿನಾಂಕ 08.05.2012**

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿಯ ದೊಡ್ಡನೆಕ್ಕಂದಿ ಗ್ರಾಮದ ಸರ್ವೆ ನಂ.180/1, 181/1, 182/1, 199/1, 199/2, 199/3 ರಲ್ಲಿನ 02 ಎಕರೆ 20 ಗುಂಟೆ ವಿಸ್ತೀರ್ಣದ ಪೈಕಿ 180/1 ಮತ್ತು 181/1 ರಲ್ಲಿನ 2453.30 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ವಸತಿ ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ಹಾಗೂ ಸರ್ವೆ ನಂ.180/1, 181/1, 199/1 ಮತ್ತು 182/1 ರಲ್ಲಿನ 2589.97 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ವ್ಯಾಲಿಯಿಂದ ಹೊರತುಪಡಿಸಿ ವಸತಿ ವಲಯವನ್ನು ನಿಗದಿಪಡಿಸಲು ಶ್ರೀಕೃಷ್ಣಾರ್ಜು ಮತ್ತು ಇತರರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, RMP-2015 ರಂತೆ ಪ್ರಸ್ತಾಪಿತ ಜಮೀನಿನ ವಿಸ್ತೀರ್ಣದಲ್ಲಿ ಭಾಗಶಃ ವ್ಯಾಲಿಗಾಗಿ, ಭಾಗಶಃ ಕೆರೆಗಾಗಿ ಹಾಗೂ ಭಾಗಶಃ ವಸತಿಗಾಗಿ ವರ್ಗೀಕರಿಸಲಾಗಿದ್ದು ಇದರಲ್ಲಿ ಎಷ್ಟು ಭಾಗ ಕೆರೆಗಾಗಿ ವರ್ಗೀಕರಿಸಲಾಗಿದೆ ಹಾಗೂ ಎಷ್ಟು ಭಾಗ ವ್ಯಾಲಿಗಾಗಿ ವರ್ಗೀಕರಿಸಲಾಗಿದೆ ಎಂಬ ವಿವರಗಳೊಂದಿಗೆ ಹಾಗೂ ಕಂದಾಯ ದಾಖಲೆಗಳನ್ನು ಪರಿಶೀಲಿಸಿ ವಿಷಯವನ್ನು ಸಭೆಗೆ ಮಂಡಿಸಲು ಮುಂದೂಡಲಾಯಿತು.

ಉಪ-ಸಮಿತಿ ಸಭೆಗೆ ಹೆಚ್ಚುವರಿಯಾಗಿ ಮಂಡಿಸಲಾದ ವಿಷಯ ಸಂಖ್ಯೆ 85/2012,  
86/2012 ಮತ್ತು 87/2012 ಗಳನ್ನು ಪುನರ್ ಪರಿಶೀಲಿಸಿ ಮುಂದಿನ ಸಭೆಯ  
ಕಾರ್ಯಸೂಚಿಯೊಂದಿಗೆ ಮಂಡಿಸಲು ತೀರ್ಮಾನಿಸಲಾಯಿತು.

ವಂದನೆಗಳೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.



ಸಂಚಾಲಕರು,  
ಉಪಸಮಿತಿ ಸಭೆ ಹಾಗೂ  
ನಗರ ಯೋಜಕ ಸದಸ್ಯರು,  
ಬೆಂಗಳೂರು, ಬೆಂಗಳೂರು



ಅಧ್ಯಕ್ಷರು,  
ಉಪಸಮಿತಿ ಸಭೆ ಹಾಗೂ  
ಆಯುಕ್ತರು,  
ಬೆಂಗಳೂರು, ಬೆಂಗಳೂರು

ಪರಿಷ್ಕೃತ ಮಾಸ್ಟರ್ ಪ್ಲಾನ್-2015 ರಲ್ಲಿ Sensitive Zone ಎಂದು ವರ್ಗೀಕರಿಸಿರುವ  
ಪ್ರದೇಶಗಳಲ್ಲಿನ ಅಭಿವೃದ್ಧಿಗಳಿಗೆ ಅನುಮತಿ ನೀಡುವ ಸಂಬಂಧ ದಿನಾಂಕ **11.01.2013**  
ರಂದು ನಡೆದ 19ನೇ ಉಪ-ಸಮಿತಿ ಸಭೆಯ ನಡವಳಿಗಳು

**ಹಾಜರಿದ್ದ ಸದಸ್ಯರು:**

1.	ಶ್ರೀ. ಟಿ. ಶಾಮಭಟ್, ಐ.ಎ.ಎಸ್. ಅಧ್ಯಕ್ಷರು, ಉಪಸಮಿತಿ ಹಾಗೂ ಆಯುಕ್ತರು, ಬೆಂಗಳೂರು,
2.	ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಬಹುಮಹಡಿಗಳ ಕಟ್ಟಡ, 4ನೇ ಹಂತ, ಡಾ: ಅಂಬೇಡ್ಕರ್ ವೀಧಿ, ಬೆಂಗಳೂರು ಇವರ ಪರವಾಗಿ ಶ್ರೀ.ಪಿ.ಹನುಮಂತರೆಡ್ಡಿ, ಸಹಾಯಕ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಬೆಂಗಳೂರು.
3.	ಹೆಚ್ಚುವರಿ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಅಲಿ ಅಸ್ಕರ್ ರಸ್ತೆ ಬೆಂಗಳೂರು ಇವರ ಪರವಾಗಿ ಶ್ರೀ.ಕೆ.ಎನ್.ನಾರಾಯಣಗೌಡ, ಜಂಟಿ-ನಿರ್ದೇಶಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು
4.	ಮುಖ್ಯ ಅಭಿಯಂತರರು, (Incharge of Storm Water Drain), South, ಬ್ಯು.ಬಿ.ಮಹಾನಗರ ಪಾಲಿಕೆ, ಬೆಂಗಳೂರು.
5.	ಪ್ರೊ. ಎಂ.ಎಸ್. ಮೋಹನ್ ಕುಮಾರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು,
6.	ಪ್ರೊ. ಡಿ.ನಾಗೇಶ್ ಕುಮಾರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು.
7.	ಶ್ರೀ. ಬಿ.ಎಂ.ತಿರಕನಗೌಡರ್, ನಗರ ಯೋಜಕ ಸದಸ್ಯರು, ಬೆಂಗಳೂರು

**ಗೈರು ಹಾಜರಾಗಿದ್ದ ಸದಸ್ಯರು:**

1	ಶ್ರೀ.ಟಿ.ಎನ್.ಚಿಕ್ಕರಾಯಪ್ಪ, ಅಭಿಯಂತರ ಸದಸ್ಯರು, ಬೆಂಗಳೂರು.
---	--

**ವಿಶೇಷ ಅಹ್ವಾನಿತರು:**

	ಶ್ರೀ ಎಂ.ಆಕಾಶ್, M/S. Sky Group, Consultant, ಬೆಂಗಳೂರು.
--	--

ಎ	ದಿನಾಂಕ 13.09.2012 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 18ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳನ್ನು ಸ್ಥಿರೀಕರಿಸುವ ವಿಚಾರ
	<p>ದಿನಾಂಕ 13-9-2012 ರಂದು ನಡೆದ ಉಪ-ಸಮಿತಿ ಸಭೆಯ ಠರಾವು ಸಂಖ್ಯೆ 98/2012 ಕ್ಕೆ ಸಂಬಂಧಿಸಿದಂತೆ ಸಭೆಯು ಚರ್ಚಿಸಿ, ಸದರಿ ಠರಾವಿನ ಕ್ರ.ಸಂ.10 ರಲ್ಲಿರುವ ಷರತ್ತನ್ನು ಈ ಕೆಳಕಂಡಂತೆ ಅಳವಡಿಸಿಕೊಳ್ಳಲು ತೀರ್ಮಾನಿಸಲಾಯಿತು.</p> <p>“ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.”</p> <p>ದಿನಾಂಕ 13.09.2012 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 18ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳನ್ನು ಓದಿ ಸ್ಥಿರೀಕರಿಸಲಾಯಿತು.</p>
ಬಿ	ದಿನಾಂಕ 13.09.2012 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 18ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸುವ ಬಗ್ಗೆ.
	ದಿನಾಂಕ 13.09.2012 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 18ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸಲಾಯಿತು.


**ಠರಾವು : 115 / 2013, ದಿನಾಂಕ 11.01.2013**

**ವಿಷಯ:**

ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಮಹದೇವಪುರ ಗ್ರಾಮದ ಸರ್ವೆ ನಂ.117, 120,121,122, 123, 124, 125/3, 131, 132, 133 , 134, 135/1, 136/1, 137, 138, 142, 143, 144, 145, 146, 147, 148, 149 ಹಾಗೂ ಕಗ್ಗದಾಸಪುರ ಗ್ರಾಮದ ಸರ್ವೆ ನಂ. 17/1, 17/3, 17/4 ಮತ್ತು 19ರಲ್ಲಿನ ಒಟ್ಟು 31 ಎಕರೆ 28 ಗುಂಟೆ (0-07 ಗುಂಟೆ ಖರಾಬು ಹೊರತುಪಡಿಸಿ) ಅಥವಾ 1,28,283.80 ಚ.ಮೀ. ವಿಸ್ತೀರ್ಣದ ಪೈಕಿ ವಸತಿ (ಸೆನ್ಸಿಟೀವ್) ವಲಯದಿಂದ 63874.43 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಮತ್ತು ವಾಣಿಜ್ಯ (ಸೆನ್ಸಿಟೀವ್) ವಲಯದಿಂದ 31667.23 ಚ.ಮೀ. ವಿಸ್ತೀರ್ಣದ ಪ್ರದೇಶಗಳನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಮೆ: ಎಂಟರ್‌ಪ್ರೈಸಸ್ ಪ್ರೈ. ಲಿ.,ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ. ಸಿ.ಗೋಪಾಲನ್ ರವರು ಕೋರಿರುವ ಬಗ್ಗೆ.

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಸ್ತಾಪಿತ ಜಮೀನಿನಲ್ಲಿ ಹಾದುಹೋಗಿರುವ ಹಳ್ಳವು ಸರ್ವೆ ನಂ.7 ರಲ್ಲಿರುವ ಕೆರೆಯಿಂದ ದೊಡ್ಡನೆಕ್ಕುಂದಿ ಕೆರೆಗೆ ಸಂಪರ್ಕ ಕಲ್ಪಿಸುವ ಹಳ್ಳವಾಗಿರುವುದರಿಂದ ಸದರಿ ಹಳ್ಳವನ್ನು Secondary Nala ಎಂದು ಪರಿಗಣಿಸಿ ವಲಯನಿಯಮಾವಳಿಗಳ ರೀತ್ಯಾ ಹಳ್ಳದ ಮಧ್ಯ ಭಾಗದಿಂದ ಕನಿಷ್ಠ 25.0 ಮೀ. ಅಂತರದ ನಾಲಾ ಬಫರ್ ಹಾಗೂ ಪ್ರಸ್ತಾಪಿತ ಪ್ರದೇಶದ ದಕ್ಷಿಣ ಭಾಗದಲ್ಲಿರುವ ದೊಡ್ಡನೆಕ್ಕುಂದಿ ಕೆರೆಗೆ ಹೋಗುವ ಕಂದಾಯ ದಾಖಲೆಗಳಲ್ಲಿರುವ ಇನ್ನೊಂದು ಹಳ್ಳವನ್ನು Tertiary Nala ಎಂದು ಪರಿಗಣಿಸಿ ನಾಲಾ ಮಧ್ಯಭಾಗದಿಂದ ಎರಡು ಬದಿಗಳಲ್ಲಿ ಕನಿಷ್ಠ 15.0 ಮೀ. ಅಂತರದ ನಾಲಾ ಬಫರ್‌ನ್ನು ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಕೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water tableನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಕೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.



Commissioner



4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು.

  
Commissioner

ಕರಾವಳಿ : 116 / 2013, ದಿನಾಂಕ 11.01.2013

000003

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಚೆನ್ನಸಂದ್ರ ಗ್ರಾಮದ ಸರ್ವೆ ಸಂ. 34/1, 34/2 ರಲ್ಲಿ ಒಟ್ಟು ವಿಸ್ತೀರ್ಣ 03 ಎಕರೆ 35 ಗುಂಟೆ ವಿಸ್ತೀರ್ಣದಲ್ಲಿ 00ಎಕರೆ 17 ಗುಂಟೆ ಬಿ-ಖರಾಬು ಹೊರತುಪಡಿಸಿ ಉಳಿಕೆ 03 ಎಕರೆ 18 ಗುಂಟೆ ಅಥವಾ 13961.54 ಚ.ಮೀ. ವಿಸ್ತೀರ್ಣದ ಪೈಕಿ 9927.41 ಚ.ಮೀ. ವಿಸ್ತೀರ್ಣ ಪ್ರದೇಶವು ವಸತಿ(ಸೂಕ್ತ) ವಲಯದಲ್ಲಿ ಮತ್ತು 1697.31 ಚ.ಮೀ. ವಿಸ್ತೀರ್ಣ ಪ್ರದೇಶವು ಕೃಷಿ(ಸೂಕ್ತ) ವಲಯದಲ್ಲಿ ಇದ್ದು ಸೂಕ್ತ(ಸೆನ್ಸಿಟೀವ್) ವಲಯದಿಂದ ಹೊರತುಪಡಿಸುವಂತೆ ಶ್ರೀಮತಿ. ರತ್ನಮ್ಮ ಮತ್ತು ಇತರರು ಕೋರಿರುವ ಬಗ್ಗೆ.

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಪ್ರದೇಶದ ಪೂರ್ವದ ಕಡೆ ಇರುವ ದಕ್ಷಿಣ ಪಿನ್‌ಲೈನ್ ನದಿಯು Primary drain ಆಗಿರುವುದರಿಂದ ವಲಯನಿಯಮಾವಳಿಗಳ ರೀತ್ಯಾ ನಾಲಾದ ಮಧ್ಯ ಭಾಗದಿಂದ ಎರಡೂ ಬದಿಯಲ್ಲಿ ಕನಿಷ್ಠ 50.0 ಮೀ. ಅಂತರದ ನಾಲಾ ಬಫರ್‌ನ್ನು ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water tableನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.

  
Commissioner

7	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, <i>Compost</i> ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ <i>Dual Piping System</i> ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ <i>Storm Water Drain</i> ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	<i>Buffer</i> ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು.

**ಠರಾವು : 117 / 2013, ದಿನಾಂಕ 11.01.2013**

ವಿಷಯ: ಬೆಂಗಳೂರು ಪೂರ್ವ ತಾಲ್ಲುಕು, ಕೆ.ಆರ್.ಪುರಂ ಹೋಬಳಿ, ರಾಜೇನಹಳ್ಳಿ ಗ್ರಾಮದ ಸರ್ವೆ ನಂ. 29/1, 30/3, 31/5, 32/1, 32/2, 32/3, 33/1, 33/2, 34/1, 34/2, 34/3, 35/1, 35/2, 42, 43/1, 43/2 ಮತ್ತು 43/3 ರಲ್ಲಿನ ಒಟ್ಟು 13 ಎಕರೆ 37 ಗುಂಟೆ ವಿಸ್ತೀರ್ಣದಲ್ಲಿ 00 ಎಕರೆ 03 ಗುಂಟೆ ಖರಾಬು ಜಾತ ಉಳಿಕೆ 13 ಎಕರೆ 34 ಗುಂಟೆ ವಿಸ್ತೀರ್ಣ ಪ್ರದೇಶದಲ್ಲಿ ಸರ್ವೆ ನಂ.32/1,2&3, 33/1&2, 34/1,2&3 ಮತ್ತು 35/1&2 ರಲ್ಲಿನ ಒಟ್ಟು 12640.90 ಚ.ಮೀ. ವಿಸ್ತೀರ್ಣ ಪ್ರದೇಶವು ವಸತಿ(ಪ್ರಧಾನ) ಸೆನ್ಸಿಟೀವ್ ವಲಯದಲ್ಲಿದ್ದು, ಸದರಿ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಮೆ: ಮಂತ್ರಿ ಟೆಕ್ನಾಲಜಿ ಕಾನ್ಸೆಲ್ಟೇಶನ್ಸ್ ಪ್ರೈ. ಲಿ. ( ಮೆ: ಮಾನ್ಯತಾ ಪ್ರಮೋಟರ್ಸ್ ಪ್ರೈ. ಲಿ. ಮತ್ತು ಇತರರಿಗೆ ಜಿಪಿಎದಾರರು) ಇವರು ಕೋರಿರುವ ಬಗ್ಗೆ.

  
Commissioner

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಜಮೀನಿನ ಮಧ್ಯ ಭಾಗದಲ್ಲಿ ಹಾದುಹೋಗುವ ನಾಲಾವು RMP-2015ರ ರೀತ್ಯಾ Secondary Nala ದ ವರ್ಗೀಕರಣದಲ್ಲಿರುವುದರಿಂದ ಪ್ರಸ್ತಾಪಿತ ಪ್ರದೇಶದಲ್ಲಿ ಹಾದುಹೋಗಿರುವ ಹಳ್ಳವನ್ನು ಮತ್ತು ಹಳ್ಳಕ್ಕೆ Cross-drainage work ಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ Storm Water Drain ವಿಭಾಗದ ವತಿಯಿಂದ ತಾಂತ್ರಿಕ ವಿನ್ಯಾಸವನ್ನು ಅನುಮತಿಸಿಕೊಂಡು ಅರ್ಜಿದಾರರ ವಿಚಿತ್ರದಲ್ಲಿ ಅಭಿವೃದ್ಧಿಪಡಿಸುವಂತೆ ಷರತ್ತು ವಿಧಿಸಲು ತೀರ್ಮಾನಿಸಲಾಯಿತು. RMP-2015 ರ ವಲಯನಿಯಮಾವಳಿಗಳ ರೀತ್ಯಾ ನಾಲಾ ಮಧ್ಯ ಭಾಗದಿಂದ ಎರಡೂ ಬದಿಯಲ್ಲಿ ಕನಿಷ್ಠ 25.0 ಮೀ. ಅಂತರದ ನಾಲಾ ಬಫರ್‌ನ್ನು ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water tableನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.

*Ball*

Commissioner

8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯತ್ವಾನ್ವಿತ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು.

**ಠರಾವು : 118 / 2013, ದಿನಾಂಕ 11.01.2013**

**ವಿಷಯ:**

ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ, ಹೋಬಳಿ, ಹಿರಂಡಹಳ್ಳಿ, ಗ್ರಾಮದ ಸರ್ವೆ ನಂ. 79/1p, 81/1p, 89, 90, 91/2, 92/2A, 93/1A, 93/2, 93/3, 94/1 ಮತ್ತು 94/2 ರಲ್ಲಿ ಒಟ್ಟು 22 ಎಕರೆ 31 ಗುಂಟೆ ಪೈಕಿ 00 ಎಕರೆ 13 ½ ಗುಂಟೆ ಖರಾಬು ಜಾತ 22 ಎಕರೆ 17½ ಗುಂಟೆ ಅಂದರೆ 90847.84 ಚ.ಮೀ. ವಿಸ್ತೀರ್ಣದ ಜಮೀನಿನ ಪೈಕಿ ಸರ್ವೆ ನಂ.89 ಮತ್ತು 94 ರಲ್ಲಿ ಒಟ್ಟು ವಿಸ್ತೀರ್ಣ 15878.80 ಚ.ಮೀ. ವಿಸ್ತೀರ್ಣದ ಪ್ರದೇಶವನ್ನು ವಸತಿ(ಪ್ರಧಾನ)ಸೆನ್ಸಿಟೀವ್ ವಲಯದಲ್ಲಿದ್ದು ಸದರಿ ವಿಸ್ತೀರ್ಣವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಮೆ: ಶೋಭಾ ಡೆವಲಪರ್ಸ್ ಪ್ರೈ. ಲಿ., ರವರು ಕೋರಿರುವ ಬಗ್ಗೆ.

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಜಮೀನಿನ ದಕ್ಷಿಣ ಭಾಗದಲ್ಲಿ ಹಿರಂಡಹಳ್ಳಿ ಗ್ರಾಮದ ಸರ್ವೆ ನಂ.95 ರಲ್ಲಿ ಗ್ರಾಮ ನಕ್ಷೆ ರೀತ್ಯಾ ಪೂರ್ತಿ ವೀರೇನಹಳ್ಳಿ ಕೆರೆ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. RMP-2015 ರ ವಲಯನಿಯಮಾವಳಿಗಳ ರೀತ್ಯಾ ಕಂದಾಯ ದಾಖಲೆಗಳಲ್ಲಿರುವಂತೆ ಕೆರೆಯ ಅಂಚಿನಿಂದ ಕನಿಷ್ಠ 30.0 ಮೀ. ಅಂತರದ ಬಫರ್ ಹಾಗೂ ನಾಲಾ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ವಲಯ ನಿಯಮಾವಳಿಗಳ ರೀತ್ಯಾ ಕನಿಷ್ಠ 15.0 ಮೀ. ಅಂತರದ ನಾಲಾ ಬಫರ್‌ನ್ನು ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

  
Commissioner

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ <i>Water tables</i> ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ <i>Sewage Treatment Plant</i> ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲುಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, <i>Compost</i> ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು ಹಾಗೂ <i>Dual Piping System</i> ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ <i>Storm Water Drain</i> ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯಾಂಗ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	<i>Buffer</i> ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳೆಸತಕ್ಕದ್ದು.

*Bali*  
Commissioner

**ಠರಾವು : 119 / 2013, ದಿನಾಂಕ 11.01.2013**

**ವಿಷಯ:** ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಕಸವನಹಳ್ಳಿ ಗ್ರಾಮದ ಸರ್ವೆ ನಂ.35/2ರ ಪೈಕಿ, 41, 43,44,45,46/3 ರ ಪೈಕಿ, 46/4 ರ ಪೈಕಿ, 58,59 ರ ಪೈಕಿ,60, 61/1 ರ ಪೈಕಿ ಗಳಲ್ಲಿನ 16 ಎಕರೆ 06 ಗುಂಟೆ ವಿಸ್ತೀರ್ಣದಲ್ಲಿ 0-13 ಗುಂಟೆ ಖರಾಬು ಜಾತ ಹೊರತುಪಡಿಸಿ ಉಳಿಕೆ 15 ಎಕರೆ 33 ಗುಂಟೆ ಪ್ರದೇಶದಲ್ಲಿ ಸರ್ವೆ ನಂ. 35, 41, 44, 45, 46/3 ರ ಪೈಕಿ, 46/4ರ ಪೈಕಿ ಮತ್ತು 60 ಗಳಲ್ಲಿನ ಒಟ್ಟು 28983.77 ಚ.ಮೀ. ವಿಸ್ತೀರ್ಣದ ಜಮೀನು ಕೈಗಾರಿಕೆ(ಸೆನ್ಸಿಟೀವ್) ವಲಯದಲ್ಲಿದ್ದು, ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಮೆ: ಶ್ರೀವಿಷನ್ ಹೋಮ್ಸ್ ಪ್ರೈ. ಲಿ., ರವರು ಕೋರಿರುವ ಬಗ್ಗೆ

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಪ್ರದೇಶದಲ್ಲಿ RMP-2015 ರಲ್ಲಿ ಗುರುತಿಸಿರುವ ನಾಲಾ ಬಫರ್ ಹಾಗೂ ಗ್ರಾಮ ಮತ್ತು ಸರ್ವೆ ನಕ್ಷೆಯಲ್ಲಿ ಗುರುತಿಸಿರುವ ಹಾಲಿ ನಾಲಾದ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ಕನಿಷ್ಠ 25.0 ಮೀ. ಅಂತರದ Secondary ನಾಲಾ ಬಫರ್ ಕಾಯ್ದಿರಿಸುವ ಹಾಗೂ ಸರ್ವೆ ನಕ್ಷೆಯಲ್ಲಿ ಗುರುತಿಸಿರುವ ಇತರೆ ನಾಲಾಗಳನ್ನು ಯಥಾವತ್ತಾಗಿ ಅಳವಡಿಸುವ ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water tableನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.

  
Commissioner

6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, <i>Compost</i> ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ <i>Dual Piping System</i> ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ <i>Storm Water Drain</i> ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	<i>Buffer</i> ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳೆಸತಕ್ಕದ್ದು.

*ball*

Commissioner




**ಠರಾವು : 120 / 2013, ದಿನಾಂಕ 11.01.2013**

**ವಿಷಯ:** ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ರಾಮಗೊಂಡನಹಳ್ಳಿ ಗ್ರಾಮದ ಸರ್ವೆ ನಂ.15,16, 18(p), 19(p), 21/1, 21/2, 21/3,21/4, 21/5A, 21/5B, 21/6, 21/7, 22/1 ರಿಂದ 22/6, 23/1 ರಿಂದ 23/5, 24/1 ರಿಂದ 24/4, 25/1, 25/2, 26/1, 26/3, 27/1 ರಿಂದ 27/8, 28/1, 28/3, 30/1, 30/2, 30/3 ಮತ್ತು ಬೆಳ್ಳಂದೂರು ಅಮಾನಿಖಾನೆ ಗ್ರಾಮದ ಸರ್ವೆ ನಂ.348/1, 348/2, 348/3, 350/1 ರಿಂದ 350/5, 351/1 ರಿಂದ 351/4, 352/1, 352/2, 353/2A, 353/2B, 355(p), 356/1, 356/2A, 361/2, 362/1, 362/2, 362/3, 363, 364, 365/1C, 365/2&3, 379/1, 379/2, 380/1&2, 381/1 ರಿಂದ 381/8, 384(p), 385/6, 385/7,385/8, 385/9 ರಲ್ಲಿನ ಒಟ್ಟು 49 ಎಕರೆ 08 ಗುಂಟೆ (01 ಎಕರೆ 08 ಗುಂಟೆ ಖರಾಬು ಹೊರತುಪಡಿಸಿ) ಪ್ರದೇಶದಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡುವಂತೆ ಮೆ: ಮಂತ್ರಿ ಡೆವಲಪರ್ಸ್ ಪ್ರೈ. ಲಿ., ರವರು ಕೋರಿರುವ ಬಗ್ಗೆ

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಪ್ರದೇಶದಲ್ಲಿ RMP-2015 ರ ರೀತ್ಯಾ ಲಗತ್ತಾಗಿರುವ ಕೆರೆಯ ಅಂಚಿನಿಂದ ಕನಿಷ್ಠ 30.0 ಮೀ. ಅಂತರದ ಹಸಿರು ಬಫರ್‌ನ್ನು Secondary ನಾಲಾದ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ಕನಿಷ್ಠ 25.0 ಮೀ. ಅಂತರದ ಹಾಗೂ Primary ನಾಲಾಗಳ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ಕನಿಷ್ಠ 50.0 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಸರ್ವೆ ನಕ್ಷೆಯಲ್ಲಿ ಗುರುತಿಸಿರುವ ಇತರೆ ನಾಲಾಗಳನ್ನು ಯಥಾರೀತಿ ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water tableನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.

  
Commissioner

4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು.

  
Commissioner

**ಠರಾವು : 121 / 2013, ದಿನಾಂಕ 11.01.2013**

**ವಿಷಯ:** ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ವರ್ತೂರು ಗ್ರಾಮದ ಸರ್ವೆ ನಂ. 47/1,2,3,4,5&6, ಖಾನಕಂದಾಯ ಗ್ರಾಮದ ಸರ್ವೆ ನಂ.58,59, 60/1ಪಿ, 60/2, 62/1, 62/2, 63/1, 63/3ಬಿ ಅಮಾನಿಬೆಳ್ಳಂದೂರುಖಾನೆ ಗ್ರಾಮದ ಸರ್ವೆ ನಂ.340/2, 340/3, 341/1,2,3,4&5, 342, 343/1,2&3, 344, 345/2, 346, 347, 349, 366 ರಲ್ಲಿನ ಒಟ್ಟು 18 ಎಕರೆ 27 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ 66431.82 ಚ.ಮೀ. ವಿಸ್ತೀರ್ಣದ ಪ್ರದೇಶವನ್ನು ವಸತಿ (ಪ್ರಧಾನ) ಸೆನ್ಸಿಟೀವ್ ವಲಯದಲ್ಲಿದ್ದು, ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಮೆ: ಸ್ಪೆರ್ಲಿಂಗ್ ಗೇರಾ ರೆಸಿಡೆನ್ಸಸ್ ಪ್ರೈ. ಲಿ. ರವರು ಕೋರಿರುವ ಬಗ್ಗೆ

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಪ್ರದೇಶದಲ್ಲಿ RMP-2015 ರ ರೀತ್ಯಾ ಲಗತ್ತಾಗಿರುವ ಕೆರೆಯ ಅಂಚಿನಿಂದ ಕನಿಷ್ಠ 30.0 ಮೀ. ಅಂತರದ ಹಸಿರು ಬಫರ್‌ನ್ನು Secondary ನಾಲಾದ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ಕನಿಷ್ಠ 25.0 ಮೀ. ಅಂತರದ ಹಾಗೂ Primary ನಾಲಾಗಳ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ಕನಿಷ್ಠ 50.0 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಪೂರ್ವ ಭಾಗದಲ್ಲಿರುವ Primary ನಾಲಾದ ಮಧ್ಯ ಭಾಗದಿಂದ ಕನಿಷ್ಠ 50.0 ಮೀ. ಅಂತರದ ನಾಲಾ ಬಫರ್‌ನ್ನು ಕಾಯ್ದಿರಿಸುವ ಹಾಗೂ ಸರ್ವೆ ನಕ್ಷೆಯಲ್ಲಿ ಗುರುತಿಸಿರುವ ಇತರೆ ನಾಲಾಗಳ ಪಂಕ್ತಿಕರಣವನ್ನು ಯಥಾರೀತಿ ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water tables ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.

  
Commissioner

-15-

5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯಾಂಗ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು.

**ಠರಾವು : 122 / 2013, ದಿನಾಂಕ 11.01.2013**

**ವಿಷಯ:** ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಅಮಾನಿಬೆಳ್ಳಂದೂರುಖಾನೆ ಗ್ರಾಮದ ಸರ್ವೆ ಸಂ. 241 ಮತ್ತು 256/2 ರಲ್ಲಿನ ಒಟ್ಟು 04 ಎಕರೆ 18 ಗುಂಟೆ ಅಥವಾ 18008.26 ಚ.ಮೀ. ವಿಸ್ತೀರ್ಣ ಪ್ರದೇಶ ವಸತಿ(ಪ್ರಧಾನ)ಸೆನ್ಸಿಟೀವ್ ವಲಯದಲ್ಲಿದ್ದು ಸದರಿ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ.ಬಿ.ವಿ.ನಾಗರಾಜು ರವರು ಕೋರಿರುವ ಬಗ್ಗೆ

  
Commissioner

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಪ್ರದೇಶದಲ್ಲಿನ ನಾಲಾದ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ವಲಯನಿಯಮಾವಳಿಗಳ ರೀತ್ಯಾ ಕನಿಷ್ಠ 15.0 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ <i>Water table</i> ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ <i>Sewage Treatment Plant</i> ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, <i>Compost</i> ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ <i>Dual Piping System</i> ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.

  
Commissioner

9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳೆಸತಕ್ಕದ್ದು.


**ಠರಾವು : 123 / 2013, ದಿನಾಂಕ 11.01.2013**

**ವಿಷಯ:** ಬೆಂಗಳೂರು ಉತ್ತರ ತಾಲ್ಲೂಕು ತಾಲ್ಲೂಕು, ಕಸಬಾ ಹೋಬಳಿ, ಹೆಬ್ಬಾಳು ಅಮಾನಿಕೆರೆ ಗ್ರಾಮದ ಸರ್ವೆ ಸಂ.14/1 ರಲ್ಲಿನ 00 ಎಕರೆ 22 ಗುಂಟೆ ಮತ್ತು ಸರ್ವೆ ನಂ.15/6 ರಲ್ಲಿ 01 ಎಕರೆ 10 ಗುಂಟೆ ಒಟ್ಟು 01 ಎಕರೆ 32 ಗುಂಟೆ ಅಥವಾ 7287.12 ಚ.ಮೀ. ವಿಸ್ತೀರ್ಣದ ಪ್ರದೇಶದಲ್ಲಿ 5729.37 ಚ.ಮೀ. ವಿಸ್ತೀರ್ಣವು ವಸತಿ(ಪ್ರಧಾನ)ಸೆನ್ಸಿಟೀವ್ ವಲಯದಲ್ಲಿದ್ದು ಸದರಿ ವಿಸ್ತೀರ್ಣದ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಮೆ: ಶ್ರೀರಾಮ್ ಪ್ರಾಪರ್ಟೀಸ್ ಪ್ರೈ. ಲಿ. ರವರು ಕೋರಿರುವ ಬಗ್ಗೆ

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಜಮೀನಿನ ಉತ್ತರ ಭಾಗದಲ್ಲಿರುವ Secondary ನಾಲಾದ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ವಲಯನಿಯಮಾವಳಿಗಳ ರೀತ್ಯಾ ಕನಿಷ್ಠ 25.0 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಸದರಿ ಜಮೀನಿನ ಪೂರ್ವ ಭಾಗದಲ್ಲಿನ Storm Water Drain ಅನ್ನು Secondary ನಾಲಾ ಎಂದು ಪರಿಗಣಿಸಿ ನಾಲಾಗಳ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ಕನಿಷ್ಠ 25.0 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

  
Commissioner

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ <i>Water table</i> ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ <i>Sewage Treatment Plant</i> ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವೃಥಾವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, <i>Compost</i> ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ <i>Dual Piping System</i> ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ <i>Storm Water Drain</i> ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	<i>Buffer</i> ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು.

  
Commissioner

**ಠರಾವು : 124 / 2013, ದಿನಾಂಕ 11.01.2013**

**ವಿಷಯ:**

ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಶೀಗೇಹಳ್ಳಿ ಗ್ರಾಮದ ಸರ್ವೆ ನಂ. 91/1, 91/2 ಮತ್ತು 91/3 ರಲ್ಲಿನ ಒಟ್ಟು 03 ಎಕರೆ 02 ಗುಂಟೆ ಅಥವಾ 12342.74 ಚ.ಮೀ. ವಿಸ್ತೀರ್ಣ ಪ್ರದೇಶದ ಪೈಕಿ ವಸತಿ (ಸೂಕ್ತ) ವಲಯದಲ್ಲಿ ಇರುವ 9961.63 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಸೂಕ್ತ ವಲಯದಿಂದ ಹೊರತುಪಡಿಸುವಂತೆ ಮೆ: ಉಮಲತಾ ಪ್ರಾಪರ್ಟೀಸ್ ಪ್ರೈ. ಲಿ. ಮತ್ತು ಮೆ: ಜೆ. ಇಂದಿರಾ ಕೃಷ್ಣಾರೆಡ್ಡಿ ಇವರುಗಳು ಕೋರಿರುವ ಬಗ್ಗೆ.

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಜಮೀನಿನ ದಕ್ಷಿಣ ಭಾಗದಲ್ಲಿರುವ Primary ನಾಲಾದ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ವಲಯನಿಯಮಾವಳಿಗಳ ರೀತ್ಯಾ ಕನಿಷ್ಠ 50.0 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water tableನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.

  
Commissioner



6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, <i>Compost</i> ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ <i>Dual Piping System</i> ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ <i>Storm Water Drain</i> ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯಾಧಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	<i>Buffer</i> ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳೆಸತಕ್ಕದ್ದು.

**ತರಾವು : 125 / 2013, ದಿನಾಂಕ 11.01.2013**

**ವಿಷಯ:** ಬೆಂಗಳೂರು ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಿಕ್ಕನಾಗಮಂಗಲ ಗ್ರಾಮದ ಸರ್ವೆ ನಂ.41, 47, 48/1 ಮತ್ತು 48/2 ರಲ್ಲಿನ 08 ಎಕರೆ 39 ಗುಂಟೆ ವಿಸ್ತೀರ್ಣ ಪ್ರದೇಶದಲ್ಲಿ 10543.69 ಚ.ಮೀ. ವಿಸ್ತೀರ್ಣವು ವಸತಿ(ಸೆನ್ಸಿಟೀವ್) ವಲಯದಲ್ಲಿದ್ದು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ.ರಮೇಶ್ (ಜಿ.ಪಿ.ಎ.ದಾರರು ಮತ್ತು ಜಂಟಿ-ಅಭಿವೃದ್ಧಿದಾರರು) ರವರು ಕೋರಿರುವ ಬಗ್ಗೆ.

  
Commissioner

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಜಮೀನಿನ ದಕ್ಷಿಣ ಭಾಗದಲ್ಲಿರುವ ನಾಲಾವನ್ನು Secondary ನಾಲಾ ಎಂದು ಪರಿಗಣಿಸಿ ನಾಲಾದ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ವಲಯನಿಯಮಾವಳಿಗಳ ರೀತ್ಯಾ ಕನಿಷ್ಠ 25.0 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮುಟ್ಟಿದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water tableನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.


  
Commissioner

9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ <i>Storm Water Drain</i> ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	<i>Buffer</i> ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು.

**ತರಾವು : 126 / 2013, ದಿನಾಂಕ 11.01.2013**

**ವಿಷಯ:** ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ದೇವರಬೀಸನಹಳ್ಳಿ ಗ್ರಾಮದ ಸರ್ವೆ ಸಂ. 27(p), 28/1(p), 28/2(p), 29/1, 29/2, 29/3A, 29/3B, 32, 33, 34/1, 34/2, 34/3, 34/4, 35, 36, 37/1, 37/2(p), 42, 43, 44/1, 44/2 ಮತ್ತು 46/3 ರಲ್ಲಿನ ಒಟ್ಟು 14 ಎಕರೆ 38 ½ ಗುಂಟೆ ಅಥವಾ 60553.24 ಚ.ಮೀ. ( 0-07 ಗುಂಟೆ ಖರಾಬು ಜಾತ ) ವಿಸ್ತೀರ್ಣ ಪ್ರದೇಶದಲ್ಲಿ ಸರ್ವೆ ನಂ.27, 28/1, 28/2, 36, 37/2, 43, 44/1, 44/2 ಗಳಲ್ಲಿನ 04 ಎಕರೆ 28.8. ಗುಂಟೆ ಅಥವಾ 18972.37 ಚ.ಮೀ. ವಿಸ್ತೀರ್ಣದ ಪ್ರದೇಶವು ಕೈಗಾರಿಕೆ(ಹೈಟೆಕ್) ಸೆನ್ಸಿಟೀವ್ ವಲಯದಲ್ಲಿದ್ದು ಸದರಿ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಮೆ: ಸುಪ್ರೀಮ್ ಬಿಲ್ಡಿಂಗ್ ಕ್ಯಾಪ್ ಪ್ಲೆ. ಲಿ. ರವರು ಕೋರಿರುವ ಬಗ್ಗೆ

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಪ್ರದೇಶಕ್ಕೆ ಲಗತ್ತಾಗಿರುವ Secondary ನಾಲಾದ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ವಲಯನಿಯಮಾವಳಿಗಳ ರೀತ್ಯಾ ಕನಿಷ್ಠ 25.0 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

  
Commissioner

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ <i>Water table</i> ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ <i>Sewage Treatment Plant</i> ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, <i>Compost</i> ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು ಹಾಗೂ <i>Dual Piping System</i> ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ <i>Storm Water Drain</i> ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	<i>Buffer</i> ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳೆಸತಕ್ಕದ್ದು.

  
Commissioner

**ಠರಾವು : 127 / 2013, ದಿನಾಂಕ 11.01.2013**

**ವಿಷಯ:**

ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಗುಂಜೂರು ಗ್ರಾಮದ ಸರ್ವೆ ಸಂ. 176/1, 176/2, 176/3, 176/4, 176/5, 176/A,6B,6C, 176/7, 176/8, 176/9, 177/1, 177/3, 178/1, 178/2, 178/3, 179, 180/1, 180/2, 181/1, 181/2, 181/3, 181/4, 182, 183/1, 183/2, 183/3, 183/4, 184/1, 184/2, 186, 187/2, 188/2, 188/5A, 188/5B, 189/1, 190/1, 190/2, 191/1, 191/3, 192/3, 192/4, 195/1, 196, 197/1, 197/2, 197/3A, 197/3B, 198/1, 198/2, 199, 200/2, 203/1, 203/2, 204/1, 204/2, 204/3, 204/4, 20 4/5A, 204/6, 20 4/7A, 204/7B, 205/1, 205/2, 205/3, 205/4, 205/5, 207/1, 207/2, 207/3, 207/4, 207/5, 207/6, 207/7,208, 210/1, 210/3, 210/4, 210/5, 210/6A, 210/6B, 210/7A, 210/7B, 210/8, 210/9, 210/10, 210/11, 210/12, 210/13B,A, 210/15A, 210/15B, 210/16, 210/17, 210/18, 211/1, 211/2, 211/6A, 211/7, 220/1, 220/3, ಮತ್ತು ಬಳಗರೆ ಗ್ರಾಮದ 28/5,28/11, 28/12, 28/13, 28/14, 28/15, 28/16 ರಲ್ಲಿನ ಒಟ್ಟು 117 ಎಕರೆ 10 ಗುಂಟೆ ಅಥವಾ 4,74,568.21 ಚ.ಮೀ. ವಿಸ್ತೀರ್ಣ ಪ್ರದೇಶದಲ್ಲಿ ವಸತಿ(ಪ್ರಧಾನ)ಸೆನ್ಸಿಟೀವ್ ವಲಯದಲ್ಲಿ ಇರುವ 37 ಎಕರೆ 5.6 ಗುಂಟೆ 1,50,304.24 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಮೆ: ತ್ರಿಶೂಲ್ ಬಿಲ್ಡಿಂಗ್ ಅಂಡ್ ಇನ್‌ಫ್ರಾಸ್ಟ್ರಕ್ಚರ್ ಪ್ರೈ. ಲಿ. ರವರು ಕೋರಿರುವ ಬಗ್ಗೆ.

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಪ್ರದೇಶದಲ್ಲಿ ಹಾದುಹೋಗಿರುವ ಹಳ್ಳವನ್ನು ಮತ್ತು ಹಳ್ಳಕ್ಕೆ Cross drainage work ಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ Storm Water ವಿಭಾಗದ ವತಿಯಿಂದ ತಾಂತ್ರಿಕ ವಿನ್ಯಾಸವನ್ನು ಅನುಮತಿಸಿಕೊಂಡು ಅರ್ಜಿದಾರರ ಖರ್ಚಿನಲ್ಲಿ ಅಭಿವೃದ್ಧಿಪಡಿಸುವಂತೆ ಷರತ್ತು ವಿಧಿಸಲು ತೀರ್ಮಾನಿಸಲಾಯಿತು. ಪ್ರಸ್ತಾಪಿತ ಜಮೀನಿನಲ್ಲಿ ಹಾದು ಹೋಗಿರುವ Secondary ನಾಲಾದ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ವಲಯನಿಯಮಾವಳಿಗಳ ರೀತ್ಯಾ ಕನಿಷ್ಠ 25.0 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಸರ್ವೆ ನಕ್ಷೆಯಲ್ಲಿ ಗುರುತಿಸಿರುವ ಇತರ ನಾಲಾಗಳನ್ನು ಯಥಾರೀತಿ ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

  
Commissioner

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water tableನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು.

*Bah*  
Commissioner

**ಠರಾವು : 128 / 2013, ದಿನಾಂಕ 11.01.2013**

**ವಿಷಯ:** ಬೆಂಗಳೂರು ಪೂರ್ವ ತಾಲ್ಲುಕು, ವರ್ತೂರು ಹೋಬಳಿ, ಅಮಾನಿಬೆಳ್ಳಂದೂರುಖಾನೆ ಗ್ರಾಮದ ಸರ್ವೆ ನಂ.205 ರಲ್ಲಿನ 01 ಎಕರೆ 05½ ಗುಂಟೆ ಹಾಗೂ ಸರ್ವೆ ನಂ.206 ರಲ್ಲಿನ 0-23 ಗುಂಟೆ ಒಟ್ಟು 01 ಎಕರೆ 28 ½ ಗುಂಟೆ ( 0-07 ಗುಂಟೆ ಖಿರಾಬು ಸೇರಿ) ವಿಸ್ತೀರ್ಣದ ಪ್ರದೇಶವನ್ನು ಕೈಗಾರಿಕೆ (ಹೈಟೆಕ್) ಸೆನ್ಸಿಟೀವ್ ವಲಯದಲ್ಲಿದ್ದು, ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ. ಎಂ.ರಾಮಯ್ಯ ಇವರು ಕೋರಿರುವ ಬಗ್ಗೆ.

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಪ್ರದೇಶದ ಉತ್ತರ ಮತ್ತು ಪೂರ್ವ ಭಾಗದ ನಾಲಾದ ಮಧ್ಯಭಾಗದಿಂದ ಎರಡೂ ಬದಿಗಳಲ್ಲಿ ವಲಯನಿಯಮಾವಳಿಗಳ ರೀತ್ಯಾ ಕನಿಷ್ಠ 15.0 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ <i>Water table</i> ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ <i>Sewage Treatment Plant</i> ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.

*Ball*  
Commissioner

7	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯಾಧಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು.

**ತರಾವು : 129 / 2013, ದಿನಾಂಕ 11.01.2013**

**ವಿಷಯ:**

ಬೆಂಗಳೂರು ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಸಿಂಗೇನ ಅಗ್ರಹಾರ ಗ್ರಾಮದ ಸರ್ವೆ ನಂ.213 ರಲ್ಲಿನ 03 ಎಕರೆ 07 ಗುಂಟೆ ಅಥವಾ 12848.59 ಚ.ಮೀ., ಕೃಷಿ ವಲಯದಲ್ಲಿ ಕೃಷಿ (ಸೆನ್ಸಿಟೀವ್) ವಲಯದಲ್ಲಿರುವ 1443.10 ಚ.ಮೀ., ಪ್ರದೇಶವನ್ನು ಶೈಕ್ಷಣಿಕ ಉದ್ದೇಶದ ಕಟ್ಟಡ ನಕ್ಷೆ ಅನುಮೋದನೆ ಸಲುವಾಗಿ ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯ ಪರವಾಗಿ ಜಿ.ಪಿ.ಎ.ದಾರರಾದ ಮೆ: ಇಂಜನಿಯರಿಂಗ್ ಪ್ರಾಜೆಕ್ಟ್, ಇಂಡಿಯಾ ಲಿ.,ನ ಹೆಚ್ಚುವರಿ ಜನರಲ್ ಮ್ಯಾನೇಜರ್ ರವರು ಕೋರಿರುವ ಬಗ್ಗೆ.

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಕೆಳಕಂಡ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

  
Commissioner



1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ <i>Water table</i> ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ <i>Sewage Treatment Plant</i> ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, <i>Compost</i> ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು ಹಾಗೂ <i>Dual Piping System</i> ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ <i>Storm Water Drain</i> ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	<i>Buffer</i> ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳೆಸತಕ್ಕದ್ದು.

*ba*  
Commissioner

ಠರಾವು : 130 / 2013, ದಿನಾಂಕ 11.01.2013

000015

**ವಿಷಯ:**

ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಅಮಾನಿಬೆಳ್ಳಂದೂರು ಖಾನೆ ಗ್ರಾಮದ ಸರ್ವೆ ನಂ. 173/3, 173/4, 173/5, 176, 177, 178/1, 178/2, 178/3, 179, 183/1, 183/2, 184 ರಲ್ಲಿನ 12 ಎಕರೆ 32 ಗುಂಟೆ ಅಥವಾ 51826.29 ಚ.ಮೀ. ವಿಸ್ತೀರ್ಣ ಪ್ರದೇಶದಲ್ಲಿ 36986.31 ಚ.ಮೀ. ಕೈಗಾರಿಕೆ (ಹೈಟೆಕ್) ಸೆನ್ಸಿಟೀವ್ ವಲಯದಲ್ಲಿದ್ದು, ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ. ಪುರುಷೋತ್ತಮ್ ರವರು ಕೋರಿರುವ ಬಗ್ಗೆ

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಪ್ರದೇಶದ ಉತ್ತರ ಭಾಗದಲ್ಲಿನ Primary ನಾಲಾದ ಮಧ್ಯಭಾಗದಿಂದ ಎರಡೂ ಬದಿಗಳಲ್ಲಿ ವಲಯನಿಯಮಾವಳಿಗಳ ರೀತ್ಯಾ ಕನಿಷ್ಠ 50.0 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಸದರಿ ಪ್ರದೇಶದ ಮಧ್ಯ ಭಾಗದಲ್ಲಿ RMP-2015 ರ ನಕ್ಷೆಯ ರೀತ್ಯಾ ಗುರುತಿಸಿರುವ ನಾಲಾ ಬಫರ್‌ನ್ನು ಯಥಾರೀತಿ ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶದಲ್ಲಿನ 36986.31 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮುಟ್ಟಿದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water tableನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.

  
Commissioner

6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, <i>Compost</i> ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ <i>Dual Piping System</i> ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ <i>Storm Water Drain</i> ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	<i>Buffer</i> ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳೆಸತಕ್ಕದ್ದು.

**ತರಾವು : 131 / 2013, ದಿನಾಂಕ 11.01.2013**

**ವಿಷಯ:**

ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಆವಲಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 11,12, 13/1, 13/2, 13/3, 16/2, 17, 18, 19/1A, 19/1B, 19/2, 20, 21, 22/1, 22/2, 23/1, 23/2, 23/3, 24, 25, 26/2A, 26/2B, 26/2C, 26/3, 26/4, 26/5A, 26/5B, 28/1, 28/2, 28/3, 29, 30, 31, 32/1, 32/2, 45, 48/1A, 48/2B ರಲ್ಲಿನ ಒಟ್ಟು 20 ಎಕರೆ 34 ಗುಂಟೆ ಅಥವಾ 84,380.89 ಚ.ಮೀ. ಪ್ರದೇಶವು ವಸತಿ ಸೆನ್ಸಿಟೀವ್‌ನಲ್ಲಿರುವುದರಿಂದ ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ. ಸುರೇಶ್ ಭಾಟಿಯ ರವರು ಕೋರಿರುವ ಬಗ್ಗೆ.

  
Commissioner

ವಿಷಯವನ್ನು ದಿನಾಂಕ 13-09-2012 ರಂದು ನಡೆದ ಸೆನ್ಸಿಟೀವ್ ಉಪ-ಸಮಿತಿ ಸಭೆಯ ಮುಂದೆ ವಿಷಯವನ್ನು ಮಂಡಿಸಲಾಗಿತ್ತು, ಚರ್ಚೆಯ ನಂತರ ಪ್ರಶ್ನಿತ ಪ್ರದೇಶದ ಪಶ್ಚಿಮ ಭಾಗದಲ್ಲಿ (ಬೆಂಗಳೂರು-ದೊಡ್ಡಬಳ್ಳಾಪುರ ರಸ್ತೆಯ ಇನ್ನೊಂದು ಭಾಗದಲ್ಲಿ) ಅವಲಹಳೆಯ ಕೆರೆ ಇದ್ದು, ಸದರಿ ಕೆರೆಯಿಂದ ಬರುವ ಕೋಡಿಯು ಪ್ರಶ್ನಿತ ಪ್ರದೇಶದ ಉತ್ತರ ಭಾಗದಲ್ಲಿ ಹಾಗೂ ದಕ್ಷಿಣ ಭಾಗದಲ್ಲಿ ಇರುವುದರಿಂದ ಸೆನ್ಸಿಟೀವ್ ಉಪ-ಸಮಿತಿ ಸದಸ್ಯರ ಸ್ಥಳ ಪರಿಶೀಲನೆಗಾಗಿ ಮುಂದೂಡಲಾಗಿತ್ತು, ಅದರಂತೆ ದಿನಾಂಕ 11-01-2013 ರಂದು ಬೆಳಿಗ್ಗೆ ಸೆನ್ಸಿಟೀವ್ ಉಪ-ಸಮಿತಿ ಸದಸ್ಯರು ಸ್ಥಳ ಪರಿಶೀಲನೆ ನಡೆಸಿದ್ದು, ಸ್ಥಳ ಪರಿಶೀಲನೆಯಲ್ಲಿ ಉಪ-ಸಮಿತಿಯ ಈ ಕೆಳಕಂಡ ಸದಸ್ಯರುಗಳು ಭಾಗವಹಿಸಿದ್ದರು.

1. ಪ್ರೊ. ಎಂ.ಎಸ್.ಮೋಹನ್‌ಕುಮಾರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು.
2. ಹೆಚ್ಚುವರಿ ನಗರ ಯೋಜನಾ ನಿರ್ದೇಶಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಇವರ ಪರವಾಗಿ ಶ್ರೀ. ಫಾಜಲ್, ಉಪ-ನಿರ್ದೇಶಕರು.
3. ಶ್ರೀ.ಬಿ.ಎಂ.ತಿರಕನಗೌಡರ್, ನಗರ ಯೋಜಕ ಸದಸ್ಯರು ಮತ್ತು ಸದಸ್ಯ ಸಮಾವೇಶಕರು, ಬೆಂಗಳೂರು.

ಸ್ಥಳ ಪರಿಶೀಲನೆಯಿಂದ ಕಂಡುಬಂದಂತೆ ಪ್ರಶ್ನಿತ ಪ್ರದೇಶದ ಉತ್ತರ ಭಾಗದಲ್ಲಿ ಸುಮಾರು 100 ಮೀ. ದೂರದಲ್ಲಿ ಅವಲಹಳೆ ಕೆರೆಯ ಕೋಡಿ ಇದ್ದು ಹಾಗೂ ದಕ್ಷಿಣ ಭಾಗದಲ್ಲಿ ಸುಮಾರು 30.0 ಮೀ. ದೂರದಲ್ಲಿ ಒಂದು ಡೈನ್ ಇದ್ದು, ಇವುಗಳಿಂದ ಪ್ರಶ್ನಿತ ಪ್ರದೇಶಕ್ಕೆ ಯಾವುದೇ ಧಕ್ಕೆಯುಂಟಾಗುವುದಿಲ್ಲವೆಂಬುದು ಖಚಿತಗೊಂಡ ಹಿನ್ನೆಲೆಯಲ್ಲಿ ಬೆಂಗಳೂರು-ದೊಡ್ಡಬಳ್ಳಾಪುರ ರಸ್ತೆ ವಿಸ್ತರಣೆಗೆ ಸೂಕ್ತ ಜಾಗವನ್ನು ಪುಕ್ಕಟೆಯಾಗಿ ಬಿಟ್ಟುಕೊಡಬೇಕೆಂಬ ಷರತ್ತಿಗೊಳಪಡಿಸಿ ಹಾಗೂ ಈ ಕೆಳಕಂಡ ಷರತ್ತುಗೊಳಪಡಿಸಿ ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಅವಲಹಳೆ ಗ್ರಾಮದ ಸರ್ವೆ ಸಂಖ್ಯೆ 11,12, 13/1, 13/2, 13/3, 16/2, 17, 18, 19/1A, 19/1B, 19/2, 20, 21, 22/1, 22/2, 23/1, 23/2, 23/3, 24, 25, 26/2A, 26/2B, 26/2C, 26/3, 26/4, 26/5A, 26/5B, 28/1, 28/2, 28/3, 29, 30, 31, 32/1, 32/2, 45, 48/1A, 48/2B ರಲ್ಲಿನ ಒಟ್ಟು 20 ಎಕರೆ 34 ಗುಂಟೆ (84,380.89 ಚ.ಮೀ.) ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮುಟ್ಟಿದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಕೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water tableನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಕೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.

  
Commissioner

4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳೆಸತಕ್ಕದ್ದು.

  
Commissioner

ಕರಾವಳಿ : 132 / 2013, ದಿನಾಂಕ 11.01.2013

**ವಿಷಯ:**

ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಅಟ್ಟೂರು ಗ್ರಾಮದ ಸರ್ವೆ ನಂ.68, 69/1(P), 69/2(p), 71/1, 71/2, 73(P), 74/1B, 75, 76, 77/1, 77/2, 78, 79, 80 ಮತ್ತು 82/2(P) ರಲ್ಲಿನ 15 ಎಕರೆ 28.75 ಗುಂಟೆ ಅಥವಾ 63,610.99 ಚ.ಮೀ. ವಿಸ್ತೀರ್ಣ ಪ್ರದೇಶದಲ್ಲಿ ವಸತಿ ಮುಖ್ಯ (ಸೆನ್ಸಿಟಿವ್) ವಲಯಕ್ಕೆ ಕಾಯ್ದಿರಿಸಿರುವ ಪ್ರದೇಶವಾದ 60499.85 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಸೆನ್ಸಿಟಿವ್ ವಲಯದಿಂದ ಹೊರತುಪಡಿಸಿ ವಸತಿ ಉದ್ದೇಶಕ್ಕೆ ನಿಗದಿಪಡಿಸಲು ಮೆ: ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈ. ಲಿ.,(ಶ್ರೀ. ಎ.ರಾಮಕೃಷ್ಣಪ್ಪ ಮತ್ತು ಇತರರಿಗೆ ಜಿ.ಪಿ.ಎದಾರರು) ರವರು ಕೋರಿರುವ ಬಗ್ಗೆ.

ವಿಷಯವನ್ನು ದಿನಾಂಕ 13-09-2012 ರಂದು ನಡೆದ ಸೆನ್ಸಿಟಿವ್ ಉಪ-ಸಮಿತಿ ಸಭೆಯ ಮುಂದೆ ವಿಷಯವನ್ನು ಮಂಡಿಸಲಾಗಿತ್ತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಹಾಲಿ ರಸ್ತೆಯಿಂದ ಸುಮಾರು 05.59 ಮೀ. ತಗ್ಗಿನ ಪ್ರದೇಶವಾಗಿರುವುದರಿಂದ ಸೆನ್ಸಿಟಿವ್ ಉಪ-ಸಮಿತಿಯ ಸದಸ್ಯರ ಸ್ಥಳ ಪರಿಶೀಲನೆಗಾಗಿ ಮುಂದೂಡಲಾಗಿತ್ತು. ಅದರಂತೆ ದಿನಾಂಕ 11-01-2013 ರಂದು ಬೆಳಿಗ್ಗೆ ಸೆನ್ಸಿಟಿವ್ ಉಪ-ಸಮಿತಿ ಸದಸ್ಯರು ಸ್ಥಳ ಪರಿಶೀಲನೆ ನಡೆಸಿದ್ದು ಸ್ಥಳ ಪರಿಶೀಲನೆಯಲ್ಲಿ ಸೆನ್ಸಿಟಿವ್ ಉಪ-ಸಮಿತಿಯ ಈ ಕೆಳಕಂಡ ಸದಸ್ಯರುಗಳು ಭಾಗವಹಿಸಿದ್ದರು.

1. ಪ್ರೊ. ಎಂ.ಎಸ್.ಮೋಹನ್‌ಕುಮಾರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು.
2. ಹೆಚ್ಚುವರಿ ನಗರ ಯೋಜನಾ ನಿರ್ದೇಶಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಇವರ ಪರವಾಗಿ ಶ್ರೀ. ಫಾಜಲ್, ಉಪ-ನಿರ್ದೇಶಕರು.
3. ಶ್ರೀ.ಬಿ.ಎಂ.ತಿರಕನಗೌಡರ್, ನಗರ ಯೋಜಕ ಸದಸ್ಯರು ಮತ್ತು ಸದಸ್ಯ ಸಮಾವೇಶಕರು, ಬೆಂಗಳೂರು.

ಉಪ-ಸಮಿತಿಯ ಮುಂದೆ ವಿಷಯವನ್ನು ಚರ್ಚಿಸಲಾಗಿ, ಪ್ರೊ.ಎಂ.ಎಸ್.ಮೋಹನ್‌ಕುಮಾರ್ ರವರು ಪ್ರಸ್ತಾಪಿತ ಜಾಗವನ್ನು ಉಳಿದ ಉಪ-ಸಮಿತಿಯ ಸದಸ್ಯರೂ ಸಹ ನೋಡಿ ತೀರ್ಮಾನಿಸುವುದು ಸೂಕ್ತವೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದಕ್ಕೆ ಉಪ-ಸಮಿತಿ ಸಭೆಯ ಸದಸ್ಯರು ಸಮ್ಮತಿಸಿದರು.

  
**Commissioner**

**ಠರಾವು : 133 / 2013, ದಿನಾಂಕ 11.01.2013**

**ವಿಷಯ:**


ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಯಮಲೂರು ಗ್ರಾಮದ ಸರ್ವೆ ನಂ. 58, 59, 60 ಮತ್ತು ಅಮಾನಿಬೆಳ್ಳಂದೂರು ಗ್ರಾಮದ ಸರ್ವೆ ನಂ.4,5,6,7,8,9, 10, 11, 14, 54, 57, 58, 59, 60, 61, 62, 63, 64, 66, 67 ಮತ್ತು 70 ರ ಒಟ್ಟು 46 ಎಕರೆ 32½ ಗುಂಟೆ ಅಥವಾ 189471.17 ಚ.ಮೀ. ಪ್ರದೇಶದಲ್ಲಿ 189471.17 ಚ.ಮೀ.ವಿಸ್ತೀರ್ಣ ಪ್ರದೇಶವು ಕೈಗಾರಿಕೆ(ಸೆನ್ಸಿಟೀವ್) ವಲಯದಲ್ಲಿದ್ದು ಈ ವೈಕಿ 120420.72 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ.ಬಿ.ಎಂ.ಕರುಣೇಶ್ ಇವರು ಕೋರಿರುವ ಕುರಿತು.

ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಜಮೀನಿನಲ್ಲಿ RMP-2015 ರಂತೆ ವರ್ಗೀಕರಿಸಿರುವ Primary ಮತ್ತು Tertiary ನಾಲಾಗಳಿಗೆ, ನಾಲಾಗಳ ಮಧ್ಯಭಾಗದಿಂದ ಎರಡೂ ಬದಿಗಳಲ್ಲಿ ವಲಯನಿಯಮಾವಳಿಗಳ ರೀತ್ಯಾ ಕ್ರಮವಾಗಿ ಕನಿಷ್ಠ 50.0 ಮೀ. ಮತ್ತು 15.0 ಮೀ. ಅಂತರದ ನಾಲಾ ಬಫರ್‌ನ್ನು ಕಾಯ್ದಿರಿಸುವ, ಬೆಳ್ಳಂದೂರು ಕೆರೆ ಅಂಚಿನಿಂದ ಕನಿಷ್ಠ 30.0 ಮೀ. ಅಂತರದ ಹಸಿರು ಬಫರ್ ಕಾಯ್ದಿರಿಸುವ, ಸರ್ವೆ ನಕ್ಷೆಯಲ್ಲಿ ಗುರುತಿಸಿರುವ ಇತರೆ ನಾಲಾಗಳನ್ನು ಯಥಾಸ್ಥಿತಿ ಕಾಯ್ದಿರಿಸುವ ಹಾಗೂ ಕೆಳಕಂಡ ಇನ್ನಿತರೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ ಪ್ರಸ್ತಾಪಿತ ಪ್ರದೇಶದಲ್ಲಿನ 120420.72 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಮಾತ್ರ ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.


1.	ಸ್ವಾಭಾವಿಕವಾಗಿ ಇಳಿಮುಟ್ಟಿದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water tableನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.

  
Commissioner

5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳೆಸತಕ್ಕದ್ದು.



ಸಂಚಾಲಕರು,  
ಉಪಸಮಿತಿ ಸಭೆ ಹಾಗೂ  
ನಗರ ಯೋಜಕ ಸದಸ್ಯರು,  
ಬೆಂಗಳೂರು, ಬೆಂಗಳೂರು



ಅಧ್ಯಕ್ಷರು,  
ಉಪಸಮಿತಿ ಸಭೆ ಹಾಗೂ  
ಆಯುಕ್ತರು,  
ಬೆಂಗಳೂರು, ಬೆಂಗಳೂರು



ಪರಿಷ್ಕೃತ ಮಾಸ್ಟರ್ ಪ್ಲಾನ್-2015 ರಲ್ಲಿ Sensitive Zone ಎಂದು ವರ್ಗೀಕರಿಸಿರುವ  
ಪ್ರದೇಶಗಳಲ್ಲಿನ ಅಭಿವೃದ್ಧಿಗಳಿಗೆ ಅನುಮತಿ ನೀಡುವ ಸಂಬಂಧ ದಿನಾಂಕ 19.02.2013  
ರಂದು ನಡೆದ 20ನೇ ಉಪಸಮಿತಿ ಸಭೆಯ ನಡವಳಿಗಳು

### ಹಾಜರಿದ್ದ ಸದಸ್ಯರು:

1.	ಶ್ರೀ. ಟಿ. ಶಾಮಭಟ್, ಐ.ಎ.ಎಸ್. ಅಧ್ಯಕ್ಷರು, ಉಪಸಮಿತಿ ಹಾಗೂ ಆಯುಕ್ತರು, ಬೆಂಗಳೂರು, ಬೆಂಗಳೂರು,
2.	ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಬಹುಮಹಡಿಗಳ ಕಟ್ಟಡ, 4ನೇ ಹಂತ, ಡಾ: ಅಂಬೇಡ್ಕರ್ ವೀಧಿ, ಬೆಂಗಳೂರು ಇವರ ಪರವಾಗಿ ಶ್ರೀ.ವಿಜಾಜ್ ಅಹಮದ್, ಜಂಟಿ-ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಬೆಂಗಳೂರು.
3.	ಹೆಚ್ಚುವರಿ ನಗರ ಯೋಜನಾ ನಿರ್ದೇಶಕರು, ಬ್ಯ.ಬಿ.ಮಹಾನಗರ ಪಾಲಿಕೆ, ಬೆಂಗಳೂರು.
4.	ಮುಖ್ಯ ಅಭಿಯಂತರರು, (Incharge of Storm Water Drain), South, ಬ್ಯ.ಬಿ.ಮಹಾನಗರ ಪಾಲಿಕೆ, ಬೆಂಗಳೂರು ಇವರ ಪರವಾಗಿ ಶ್ರೀ.ಜೀವನ್ ಪಾಲ್, ಸೂಪರಿಂಟೆಂಡ್ ಆಫ್ ಇಂಜಿನಿಯರಿಂಗ್
5.	ಪ್ರೊ. ಎಂ.ಎಸ್. ಮೋಹನ್ ಕುಮಾರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು,
6.	ಪ್ರೊ. ಡಿ.ನಾಗೇಶ್ ಕುಮಾರ್ , ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ , ಬೆಂಗಳೂರು.
7.	ಶ್ರೀ. ಬಿ.ಎಂ.ತಿರಕನಗೌಡರ್, ನಗರ ಯೋಜಕ ಸದಸ್ಯರು, ಬೆಂಗಳೂರು, ಬೆಂಗಳೂರು


### ವಿಶೇಷ ಅಹ್ವಾನಿತರು:

1	ಮುಖ್ಯ ಅಭಿಯಂತರರು, ಬಿ.ನಿ.ಸ.ಮತ್ತು ಒ.ಚಿ. ಮಂಡಳಿ, ಬೆಂಗಳೂರು ಇವರ ಪರವಾಗಿ ಶ್ರೀ. ಎಸ್.ಪಿ.ರುದ್ರಮೂರ್ತಿ, ಅಪರ ಮುಖ್ಯ ಅಭಿಯಂತರರು
2	ಶ್ರೀ ಎಂ.ಆಕಾಶ್, M/S. Sky Group, Consultant, ಬೆಂಗಳೂರು.

### ಗೈರು ಹಾಜರಾಗಿದ್ದ ಸದಸ್ಯರು:

1	ಹೆಚ್ಚುವರಿ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಆಲಿ ಅಸ್ಕರ್ ರಸ್ತೆ, ಬೆಂಗಳೂರು
2	ಶ್ರೀ.ಪಿ.ಎನ್.ನಾಯಕ್ ಅಭಿಯಂತರ ಸದಸ್ಯರು, ಬೆಂಗಳೂರು, ಬೆಂಗಳೂರು.

.. 2.,


  
Secretary

ಅ	ದಿನಾಂಕ 11.01.2013 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 19ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳನ್ನು ಸ್ವೀಕರಿಸುವ ವಿಚಾರ.
	ದಿನಾಂಕ 11.01.2013 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 19ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳನ್ನು ಓದಿ ಸ್ವೀಕರಿಸಲಾಯಿತು.
ಆ	ದಿನಾಂಕ 11.01.2013 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 19ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸುವ ಬಗ್ಗೆ.
	ದಿನಾಂಕ 11.01.2013 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 19ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸಲಾಯಿತು.

**ಠರಾವು : 134 / 2013, ದಿನಾಂಕ 19.02.2013**

ವಿಷಯ: ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ಬೇಗೂರು ಗ್ರಾಮದ ಸರ್ವೆ ಸಂ. 131, 133/1, 134/1, 134/3, 149/1, 149/2, 149/4(p) 149/5, 149/6, 149/7 ಮತ್ತು 150 ರಲ್ಲಿ ಒಟ್ಟು 21 ಎಕರೆ 26 ½ ಗುಂಟೆ ಪೈಕಿ 01 ಎಕರೆ 8.5 ಗುಂಟೆ ಖರಾಬು ಕಳೆದು ಉಳಿಕೆ 20 ಎಕರೆ 18 ಗುಂಟೆ ಅಥವಾ 82757.52 ಚ.ಮೀ. ವಿಸ್ತೀರ್ಣದ ಪ್ರದೇಶದಲ್ಲಿ ವಸತಿ(ಪ್ರಧಾನ) ಸೆನ್ಸಿಟೀವ್ ವಲಯದಲ್ಲಿರುವ 19950.83 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ.ಪ್ರದೀಪ್ ಕೃಷ್ಣಪ್ಪ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಜಮೀನಿನ ಪಶ್ಚಿಮ ಭಾಗದಲ್ಲಿ ಬೇಗೂರು ಗ್ರಾಮದ ಸರ್ವೆ ನಂ.132 ರ ಪಶ್ಚಿಮ ಭಾಗದವರೆಗೆ ಗ್ರಾಮ ನಕ್ಷೆಯ ರೀತ್ಯ ಪೂರ್ತಿ ಬೇಗೂರು ಕೆರೆ ಇರುವುದನ್ನು ಹಾಗೂ ಸರ್ವೆ ನಂ.131 ರಲ್ಲಿ ದಕ್ಷಿಣ ಎಲ್ಲೆಯ ಬಳಿಯಲ್ಲಿ ಬಸಾಪುರ ಕೆರೆಯಿಂದ ಬೇಗೂರು ಕೆರೆಗೆ ಹೋಗುವ ಹಳ್ಳದ ಪಂಕ್ತಿಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. RMP-2015 ರ ವಲಯ ನಿಯಮಾವಳಿಯ ರೀತ್ಯ ಗ್ರಾಮ ನಕ್ಷೆ ಮತ್ತು ಕಂದಾಯ ದಾಖಲೆಗಳಲ್ಲಿ ಇರುವಂತೆ ಕೆರೆಯ ಅಂಚಿನಿಂದ ಕನಿಷ್ಠ 30.0 ಮೀ. ಅಂತರದ ( No Development Zone Buffer) ಹಾಗೂ ಸರ್ವೆ ನಂ.131 ರ ದಕ್ಷಿಣ ಎಲ್ಲೆಯ ಬಳಿಯಲ್ಲಿರುವ ನಾಲಾ ಮಧ್ಯ ಭಾಗದಿಂದ ಎರಡೂ ಬದಿಯಲ್ಲಿ ವಲಯ ನಿಯಮಾವಳಿಗಳ ರೀತ್ಯ ಕನಿಷ್ಠ 25.0 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಕೆಳಕಂಡ ಇತರೆ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

  
Commissioner

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ <i>Water table</i> ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ <i>Sewage Treatment Plant</i> ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, <i>Compost</i> ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು ಹಾಗೂ <i>Dual Piping System</i> ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ <i>Storm Water Drain</i> ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	<i>Buffer</i> ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳೆಸತಕ್ಕದ್ದು.

*B. Balu*  
 Director

ಠರಾವು : 135 / 2013, ದಿನಾಂಕ 19.02.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಕಸವನಹಳ್ಳಿ ಗ್ರಾಮದ ಸರ್ವೆ ಸಂ.32, 33/1, 33/2, 33/3, 34, 35/1, 35/2(p), 46/2, 46/3(p) ರಲ್ಲಿ 16 ಎಕರೆ 31 ಗುಂಟೆ ( 0-10 ಗುಂಟೆ ಖರಾಬು ಹೊರತುಪಡಿಸಿ) ಒಟ್ಟು 67885.07 ಚ.ಮೀ. ವಿಸ್ತೀರ್ಣದ ಪ್ರದೇಶದಲ್ಲಿ ಕೈಗಾರಿಕೆ(ಹೈಟೆಕ್) ಸೆನ್ಸಿಟೀವ್ ವಲಯದಲ್ಲಿರುವ 15149.82 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ. ಭೂಪೇಶ್ ರೆಡ್ಡಿ (ಜಿ.ಪಿ.ಎ.ದಾರರು) ರವರು ಕೋರಿರುವ ಬಗ್ಗೆ

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ, ಪ್ರಸ್ತಾಪಿತ ಪ್ರದೇಶದಲ್ಲಿ RMP-2015 ರ ರೀತ್ಯ ಗುರುತಿಸಿರುವ ನಾಲಾ ಬಫರ್, ಗ್ರಾಮ ನಕ್ಷೆಯಲ್ಲಿ ಗುರುತಿಸಿರುವ ಹಾಲಿ ನಾಲಾದ ಮಧ್ಯ ಭಾಗದಿಂದ ಎರಡೂ ಬದಿಗಳಲ್ಲಿ ಕನಿಷ್ಠ 25.0 ಮೀ. ಅಂತರದ Secondary ನಾಲಾ ಬಫರ್ ಕಾಯ್ದಿರಿಸುವ, ಸರ್ವೆ ನಕ್ಷೆಯಲ್ಲಿ ಗುರುತಿಸಿರುವ ಇತರೆ ನಾಲಾಗಳನ್ನು ಯಥಾವತ್ತಾಗಿ ಅಳವಡಿಸುವ ಹಾಗೂ ಕೆಳಕಂಡ ಇತರೆ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ <i>Water table</i> ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.


Commissioner

7	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, <i>Compost</i> ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ <i>Dual Piping System</i> ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್‌ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್‌ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ <i>Storm Water Drain</i> ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	<i>Buffer</i> ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳೆಸತಕ್ಕದ್ದು.

**ತರಾವು : 136 / 2013, ದಿನಾಂಕ 19.02.2013**

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಅಟ್ಟೂರು ಗ್ರಾಮದ ಸರ್ವೆ ನಂ.68, 69/1(P), 69/2(p), 71/1, 71/2, 73(P), 74/1B, 75, 76, 77/1, 77/2, 78, 79, 80 ಮತ್ತು 82/2(P) ರಲ್ಲಿನ 15 ಎಕರೆ 28.75 ಗುಂಟೆ ಅಥವಾ 63,610.99 ಚ.ಮೀ. ವಿಸ್ತೀರ್ಣ ಪ್ರದೇಶದಲ್ಲಿ ವಸತಿ ಮುಖ್ಯ (ಸೆನ್ಸಿಟೀವ್) ವಲಯಕ್ಕೆ ಕಾಯ್ದಿರಿಸಿರುವ ಪ್ರದೇಶವಾದ 60499.85 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಿ ವಸತಿ ಉದ್ದೇಶಕ್ಕೆ ನಿಗದಿಪಡಿಸಲು ಮೆ: ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈ. ಲಿ.,(ಶ್ರೀ.ಎ.ರಾಮಕೃಷ್ಣಪ್ಪ ಮತ್ತು ಇತರರಿಗೆ ಜಿ.ಪಿ.ಎದಾರರು) ರವರು ಕೋರಿರುವ ಬಗ್ಗೆ.

ವಿಷಯವನ್ನು ದಿನಾಂಕ 13-09-2012 ರಂದು ಜರುಗಿದ ಸೆನ್ಸಿಟೀವ್ ಸಮಿತಿ ಸಭೆಯ ಮುಂದೆ ಮಂಡಿಸಲಾಗಿತ್ತು. ವಿಷಯ ಸಂಖ್ಯೆ 101/2012 ರಲ್ಲಿ ಚರ್ಚಿಸಿ, ಪ್ರಶ್ನಿತ ಪ್ರದೇಶವು ಹಾಲಿ ರಸ್ತೆಯಿಂದ ಸುಮಾರು 5.59 ಮೀ. ತಗ್ಗಿನ ಪ್ರದೇಶವಾಗಿರುವುದರಿಂದ ಉಪ-ಸಮಿತಿ ಸದಸ್ಯರ ಸ್ಥಳ ಪರಿಶೀಲನೆಗಾಗಿ ವಿಷಯವನ್ನು ಮುಂದೂಡಲಾಗಿರುತ್ತದೆ. ಅದರಂತೆ ದಿನಾಂಕ 11-01-2013 ರಂದು ಸಮಿತಿ ಸಭೆಯ ಸದಸ್ಯರು ಸ್ಥಳಪರಿಶೀಲನೆ ನಡೆಸಿದ್ದು ಈ ಕೆಳಕಂಡ ಸದಸ್ಯರು ಹಾಜರಿದ್ದರು.

  
 Generalist


1	ಪ್ರೊ.ಎಂ.ಎನ್.ಮೋಹನ್ ಕುಮಾರ್, ಸಿವಿಲ್ ಇಂಜಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು.
2	ಹೆಚ್ಚುವರಿ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇವರ ಪರವಾಗಿ ಶ್ರೀ.ಫಾಜಲ್, ಉಪ-ನಿರ್ದೇಶಕರು,
3	ಶ್ರೀ.ಬಿ.ಎಂ.ತಿರಕನಗೌಡರ್, ನಗರ ಯೋಜಕ ಸದಸ್ಯರು ಮತ್ತು ಸದಸ್ಯ ಸಮಾವೇಶಕರು, ಬೆಂಆಪ್ರಾ

ನಂತರ ಅದೇ ದಿನಾಂಕ 11-01-2013 ರಂದು ನಡೆದ ಉಪ-ಸಮಿತಿಯ ಮುಂದೆ ವಿಷಯ ಸಂಖ್ಯೆ 132/2013 ರಡಿ ಚರ್ಚಿಸಲಾಗಿ, ಪ್ರೊ. ಎಂ.ಎನ್.ಮೋಹನ್‌ಕುಮಾರ್ ರವರು ಪ್ರಸ್ತಾಪಿತ ಜಾಗವು ತಗ್ಗು ಪ್ರದೇಶವಾಗಿರುವುದರಿಂದ ಮತ್ತು ಎರಡು ಕೆರೆಗಳ ಮಧ್ಯೆ ಬರುವುದರಿಂದ ಹಾಗೂ ಅಟ್ಟೂರು ಕೆರೆಯ Waste weir ಮುಂದುವರಿಕೆಯು ಬೆಳವಣಿಗೆಗಳಿಂದ ಮುಚ್ಚಲ್ಪಟ್ಟಿರುವುದರಿಂದ ಉಳಿದ ಉಪ-ಸಮಿತಿಯ ಸದಸ್ಯರೂ ಸಹ ಸ್ಥಳ ಪರಿಶೀಲಿಸಿ ತೀರ್ಮಾನಿಸುವುದು ಸೂಕ್ತವೆಂದು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿಷಯವನ್ನು ಮುಂದೂಡಲಾಗಿತ್ತು.

ದಿನಾಂಕ 19-02-2013 ರಂದು ಸೆನ್ಸಿಟೀವ್ ಉಪ-ಸಮಿತಿ ಸಭೆಯ ಈ ಕೆಳಗಿನ ಸದಸ್ಯರು ಸ್ಥಳ ವೀಕ್ಷಿಸಿದ್ದಾರೆ.

1	ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಕರ್ನಾಟಕ ಸರ್ಕಾರ ಇವರ ಪರವಾಗಿ ಶ್ರೀ. ಏಜಾಜ್ ಅಹ್ಮದ್, ಜಂಟಿ ನಿರ್ದೇಶಕರು.
2	ಮುಖ್ಯ ಅಭಿಯಂತರರು, ಬಿ.ಡಬ್ಲ್ಯೂ.ಎಸ್.ಎಸ್.ಬಿ., ಬೆಂಗಳೂರು,(ವಿಶೇಷ ಆಹ್ವಾನಿತರು) ಇವರ ಪರವಾಗಿ ಶ್ರೀ.ಎಸ್.ಪಿ.ರುದ್ರಮೂರ್ತಿ, ಅಪರ ಮುಖ್ಯ ಅಭಿಯಂತರರು

ಅಟ್ಟೂರು ಕೆರೆಯ ಉತ್ತರ-ಪೂರ್ವ ಭಾಗದಲ್ಲಿ Waste weir ಇದ್ದು , ಗ್ರಾಮ ನಕ್ಷೆಯಂತೆ ಆನಂತಪುರ ಗ್ರಾಮದ ಅಂಚಿನಲ್ಲಿ ಮುಂದುವರಿದು ಪುಟ್ಟೇನಹಳ್ಳಿ ಕೆರೆಯನ್ನು ಸೇರುತ್ತದೆ. ಆದರೆ RMP-2015 ರಲ್ಲಿ ಸದರಿ ನಾಲಾವನ್ನು ಸೂಚಿಸಿರುವುದಿಲ್ಲ. ಆದರೆ ಹಾಲಿ ಸ್ಥಳದಲ್ಲಿ ಕೆರೆಯ ಪೂರ್ವ ಭಾಗಕ್ಕೆ ಸ್ವಲ್ಪ ದೂರ ಮಾತ್ರ ಮುಂದುವರಿದಿದ್ದು , ತದನಂತರ ಅನಧಿಕೃತ ವಸತಿ ಕಟ್ಟಡಗಳ ನಿರ್ಮಾಣದಿಂದ ದಕ್ಷಿಣಕ್ಕೆ ತಿರುಗಿ ಕೃತಕವಾಗಿ ನಿರ್ಮಿಸಿದ ನಾಲೆಯ ಮೂಲಕ ಅರ್ಜಿದಾರರ ಜಮೀನಿಗೆ ಬಂದು ಸೇರಿರುವುದು ಸ್ಥಳ ಪರಿಶೀಲನೆಯ ಸಮಯದಲ್ಲಿ ತಿಳಿದುಬಂದಿರುತ್ತದೆ. ಗ್ರಾಮ ನಕ್ಷೆಯಂತೆ ಅಟ್ಟೂರು ಕೆರೆಯ ದಕ್ಷಿಣ-ಪೂರ್ವ ಭಾಗದಲ್ಲಿಯೂ ನಾಲಾವನ್ನು ಗುರುತಿಸಿದ್ದು, ಸದರಿ ನಾಲಾವು ಪೂರ್ವಕ್ಕೆ ಮುಂದುವರಿದು ಪುಟ್ಟೇನಹಳ್ಳಿ ಕೆರೆಗೆ ಸೇರುತ್ತಿದ್ದು, RMP-2015 ರಲ್ಲಿ ಸದರಿ ನಾಲಾವನ್ನು ಸೂಚಿಸಲಾಗಿದ್ದರೂ, ಪ್ರಸ್ತುತ ಹಾಲಿ ಸ್ಥಳದಲ್ಲಿ ಈ ನಾಲಾವು ಅಸ್ತಿತ್ವದಲ್ಲಿ ಇಲ್ಲದಿರುವುದನ್ನು ಸ್ಥಳ ಪರಿಶೀಲನೆಯ ಸಮಯದಲ್ಲಿ ಗಮನಿಸಲಾಯಿತು.


  
Commissioner

ನಂತರ ದಿನಾಂಕ 19-02-2013 ರಂದು ನಡೆದ ಸೆನ್ಸಿಟೀವ್ ಉಪ-ಸಮಿತಿ ಸಭೆಯ ಮುಂದೆ ವಿಷಯ ಸಂಖ್ಯೆ 136/2013 ರಲ್ಲಿ ಮಂಡಿಸಿ ಚರ್ಚಿಸಲಾಯಿತು. ಅಟ್ಟೂರು ಕೆರೆಯ Waste weir ನ ಮುಂದುವರಿಕೆಯು ಅನಧಿಕೃತ ಬೆಳವಣಿಗೆಗಳಿಂದ ತಡೆಯುಂಟಾಗಿರುವುದರಿಂದ ರೆವಿನ್ಯೂ ಸರ್ವೆ ಮಾಡಿಸಿ, ತದನಂತರ ಸೂಕ್ತ ತೀರ್ಮಾನ ತೆಗೆದುಕೊಳ್ಳಬಹುದೆಂದು ಮುಖ್ಯ ಅಭಿಯಂತರರು, ಬ್ಯು.ಬಿ.ಮ.ನಗರ ಪಾಲಿಕೆ (Incharge of Storm Water drain) ಇವರ ಪರವಾಗಿ ಹಾಜರಿದ್ದ ಶ್ರೀ.ಎಸ್.ಪಿ.ರುದ್ರಮೂರ್ತಿ, ಅಪರ ಮುಖ್ಯ ಅಭಿಯಂತರರು ಇವರು ಅಭಿಪ್ರಾಯಪಟ್ಟರು. ಸದರಿ ಡೈನ್ ಬಲಭಾಗಕ್ಕೆ ತಿರುವುಪಡೆದು ಅರ್ಜಿದಾರರ ಜಮೀನಿನಲ್ಲಿ ಮುಂದುವರಿದಿದ್ದು ನೀರಿನ ಸರಾಗ ಹರಿಯುವಿಕೆಗೆ ತಡೆಯುಂಟಾಗಿರುವುದರಿಂದ ಮುಂದೆ ಪ್ರವಾಹವುಂಟಾಗಬಹುದೆಂದುಪ್ರೋ. ಎಂ.ಎಸ್.ಮೋಹನ್ ಕುಮಾರ್ ಮತ್ತು ಪ್ರೊ.ಡಿ.ನಾಗೇಶ್‌ಕುಮಾರ್ ರವರು ಅಭಿಪ್ರಾಯಪಟ್ಟರು. ಸದರಿ ಡೈನ್ ಪ್ರದೇಶವು ಕಂದಾಯ ಇಲಾಖೆಗೆ ಸಂಬಂಧಿಸಿರುವುದರಿಂದ ರೆವಿನ್ಯೂ ಸರ್ವೆ ಮಾಡಿ ಡೈನ್ ಮುಂದುವರಿಕೆಗೆ ತಡೆಯುಂಟು ಮಾಡಿರುವವರಿಗೆ ನೋಟೀಸುಗಳನ್ನು ನೀಡಲು ಜಿಲ್ಲಾಧಿಕಾರಿಯವರಿಗೆ ತಿಳಿಸುವುದು ಸೂಕ್ತವೆಂದು ಆಯುಕ್ತರು ಅಭಿಪ್ರಾಯಪಟ್ಟರು. ಪ್ರಸ್ತುತ ರೆವಿನ್ಯೂ ನಕ್ಷೆಯಂತೆ ಸದರಿ ಡೈನ್ ಅನ್ನು ಅರ್ಜಿದಾರರ ಜಮೀನಿನಲ್ಲಿ ಸೂಚಿಸದೇ ಇದ್ದರೂ, ಅನಧಿಕೃತ ಬೆಳವಣಿಗೆ ಮಾಡಿರುವವರು ಸದರಿ ಡೈನ್ ಅನ್ನು ಅರ್ಜಿದಾರರ ಜಮೀನಿನಲ್ಲಿ ಮುಂದುವರಿಯುವಂತೆ ತಿರುವು ನೀಡಿರುವುದರಿಂದ, ಕೆರೆಯ Waste weir ನಷ್ಟು ಅಗಲದ ಡೈನ್ ಅನ್ನು ಅರ್ಜಿದಾರರ ಜಮೀನಿನಲ್ಲಿ ಮುಂದುರಿಯಲು ಹಾಗೂ ಪುಟ್ಟೇನಹಳ್ಳಿ ಕೆರೆಗೆ ಸೇರುವಂತೆ ಮಾಡಲು ಅರ್ಜಿದಾರರು ತಮ್ಮ ಜಮೀನಿನಲ್ಲಿ ಸೂಕ್ತ ಜಾಗವನ್ನು ಕಾಯ್ದಿರಿಸಿ, ಡೈನ್‌ನ ಮಧ್ಯಭಾಗದಿಂದ ಎರಡೂ ಕಡೆಯೂ 25.0 ಮೀ. ಬಫರ್ ಕಾಯ್ದಿರಿಸಲು ಷರತ್ತು ವಿಧಿಸಿ ಕಟ್ಟಡ ನಕ್ಷೆ ಅನುಮೋದನೆ ಮೊದಲು ಇದನ್ನು ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದೆಂದು ಒಟ್ಟಾರೇ ಅಭಿಪ್ರಾಯಪಟ್ಟು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

### ತರಾವು : 137 / 2013, ದಿನಾಂಕ 19.02.2013

ವಿಷಯ: ಪರಿಷ್ಕೃತ ಮಾಸ್ಟರ್ ಪ್ಲಾನ್- 2015 ರಲ್ಲಿ ಸೆನ್ಸಿಟೀವ್ ವಲಯ ಎಂದು ವರ್ಗೀಕರಿಸಿರುವ ಭೂ-ಉಪಯೋಗದಲ್ಲಿ ಪ್ರದೇಶಗಳಲ್ಲಿ ಅಭಿವೃದ್ಧಿಗಳಿಗೆ ಅನುಮತಿ ನೀಡಲು ರಚಿಸಿದ್ದ ಉಪ-ಸಮಿತಿಯನ್ನು ರದ್ದುಗೊಳಿಸುವ ಬಗ್ಗೆ.

ಸರ್ಕಾರದಿಂದ ದಿನಾಂಕ 25-6-2007 ರಂದು ಪರಿಷ್ಕೃತ ಮಾಸ್ಟರ್ ಪ್ಲಾನ್-2015 ಅನುಮೋದನೆಯಾಗಿದ್ದು, ಪರಿಷ್ಕೃತ ಮಾಸ್ಟರ್ ಪ್ಲಾನ್‌ನಂತೆ ಸೂಕ್ತ ವಲಯಗಳೆಂದು (Sensitive Zone) ಗುರುತಿಸುವ ಪ್ರದೇಶಗಳಲ್ಲಿ ಅಭಿವೃದ್ಧಿಗಳಿಗೆ ಅನುಮತಿ ನೀಡುವ ಮುನ್ನ ಉಪ-ಸಮಿತಿ ಸಭೆಯ ಮುಂದೆ ಮಂಡಿಸಿ ಪರಿಶೀಲಿಸಬೇಕಾಗಿರುವುದರಿಂದ, ಸರ್ಕಾರಕ್ಕೆ ಈ ಕೆಳಕಂಡ ಸದಸ್ಯರನ್ನೊಳಗೊಂಡಂತೆ ಪ್ರಸ್ತಾವನೆಯನ್ನು ದಿನಾಂಕ 18-01-2008 ರ ಪತ್ರ ಮುಖೇನ ಸಲ್ಲಿಸಲಾಗಿತ್ತು.

  
(Commissioner)

1	ಆಯುಕ್ತರು	ಅಧ್ಯಕ್ಷರು
2	ನಗರ ಯೋಜನಾ ನಿರ್ದೇಶಕರು	ಸದಸ್ಯರು
3	ಜಂಟಿ ನಿರ್ದೇಶಕರು BMRDA	ಸದಸ್ಯರು
4	ಜಂಟಿ ನಿರ್ದೇಶಕರು BBMP	ಸದಸ್ಯರು
5	ಅಭಿಯಂತರ ಸದಸ್ಯರು, ಬೆಂಗಳೂರು	ಸದಸ್ಯರು
6	ನಗರ ಯೋಜಕ ಸದಸ್ಯರು	ಸಂಚಾಲಕರು

ಸರ್ಕಾರದ ನಗರಾಭಿವೃದ್ಧಿ ಇಲಾಖೆ ಇವರ ಪತ್ರ ದಿನಾಂಕ 13-3-2008 ರಲ್ಲಿ ಸೆನ್ಸಿಟೀವ್ ವಲಯಕ್ಕೆ ಸಂಬಂಧಿಸಿದಂತೆ ಸ್ಥಳೀಕರಣ ನೀಡುವಂತೆ ನಿರ್ದೇಶಿಸಿತ್ತು, ಪ್ರಾಧಿಕಾರದ ಪತ್ರ ದಿನಾಂಕ 31-3-2008 ರಲ್ಲಿ ಸರ್ಕಾರಕ್ಕೆ ಸ್ಥಳೀಕರಣದೊಂದಿಗೆ ಮಾಹಿತಿ ನೀಡಲಾಗಿರುತ್ತದೆ.

ತದನಂತರ, ಪ್ರಾಧಿಕಾರದ ಸಭೆಯ ವಿಷಯ ಸಂಖ್ಯೆ 564/2008, ದಿನಾಂಕ 27-09-2008 ರಲ್ಲಿ ಸೆನ್ಸಿಟೀವ್ ವಲಯ ಉಪ-ಸಮಿತಿಯನ್ನು ರಚಿಸುವ ಬಗ್ಗೆ ಚರ್ಚಿಸಿ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್, ಬೆಂಗಳೂರು ಇಲ್ಲಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊಃ ಎಂ.ಎಸ್.ವೋಹನ್‌ಕುಮಾರ್ ಮತ್ತು ಪ್ರೊ.ಕೆ.ಶ್ರೀಧರನ್ ಇವರುಗಳು ಹೈಡ್ರಾಲಜಿ ವಿಷಯದಲ್ಲಿ ಪರಿಣಿತರಾಗಿರುವುದರಿಂದ ಇವರನ್ನೂ ಸಹ ಉಪ-ಸಮಿತಿ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ತೀರ್ಮಾನಿಸಿ, ದಿನಾಂಕ 10-10-2008 ರಂದು ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು, ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಪತ್ರ ದಿನಾಂಕ 26-11-2008 ರಲ್ಲಿ ಈ ಕೆಳಗಿನ ಸದಸ್ಯರನ್ನೊಳಗೊಂಡ ಸೆನ್ಸಿಟೀವ್ ಉಪ-ಸಮಿತಿಯನ್ನು ರಚಿಸಲು ಮಂಜೂರಾತಿ ನೀಡಿದೆ ಎಂದು ತಿಳಿಸಿರುತ್ತದೆ.

1	ಆಯುಕ್ತರು,ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ	ಅಧ್ಯಕ್ಷರು
2	ನಗರ ಯೋಜನಾ ನಿರ್ದೇಶಕರು	ಸದಸ್ಯರು
3	ಜಂಟಿ ನಿರ್ದೇಶಕರು, ಬೆಂಗಳೂರು	ಸದಸ್ಯರು
4	ಜಂಟಿ ನಿರ್ದೇಶಕರು, ಬಿಬಿಎಂಪಿ	ಸದಸ್ಯರು
5	ಅಭಿಯಂತರ ಸದಸ್ಯರು, ಬೆಂಗಳೂರು	ಸದಸ್ಯರು
6	ಪ್ರೊ.ಎಂ.ಎನ್.ವೋಹನ್ ಕುಮಾರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ	ಸದಸ್ಯರು
7	ಪ್ರೊ. ಕೆ.ಶ್ರೀಧರನ್ ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ	ಸದಸ್ಯರು
8	ಮುಖ್ಯ ಅಭಿಯಂತರರು, ಬಿಬಿಎಂಪಿ ( Incharge of Storm Water Drain)	ಸದಸ್ಯರು
9	ನಗರ ಯೋಜಕ ಸದಸ್ಯರು,ಬೆಂಗಳೂರು	ಸಂಚಾಲಕರು



Commissioner




ತದನಂತರ, ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೊ. ಕೆ.ಶ್ರೀಧರನ್ , ಹೈಡ್ರಾಲಜಿ ವಿಭಾಗ ಇವರು ತಮ್ಮ ವೈಯಕ್ತಿಕ ಕಾರಣಗಳಿಂದ ಉಪ-ಸಮಿತಿ ಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ, ಇವರ ಬದಲಿಗೆ ಅದೇ ಸಂಸ್ಥೆಯ ಪ್ರೊ. ಡಿ.ನಾಗೇಶ್ ಕುಮಾರ್ ಇವರು ಹೈಡ್ರಾಲಜಿ ವಿಷಯದಲ್ಲಿ ಪರಿಣತಿಹೊಂದಿರುವುದರಿಂದ ಇವರನ್ನು ಉಪ-ಸಮಿತಿ ಸಭೆಯ ಸದಸ್ಯರನ್ನಾಗಿ ನೇಮಿಸಿಕೊಳ್ಳಲು ಪ್ರಸ್ತಾವನೆಯನ್ನು ಪ್ರಾಧಿಕಾರದ ಸಭೆಯ ವಿಷಯ ಸಂಖ್ಯೆ 182/2011, ದಿನಾಂಕ 25-5-2011 ರಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಈ ಕೆಳಕಂಡ ಉಪ-ಸಮಿತಿ ಸದಸ್ಯರನ್ನೊಳಗೊಂಡ ಉಪ-ಸಮಿತಿಯು ಕಾಲಕಾಲಕ್ಕೆ ಸಭೆಯನ್ನು ನಡೆಸುತ್ತಾ ಬಂದಿರುತ್ತದೆ.


1	ಆಯುಕ್ತರು,ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ	ಅಧ್ಯಕ್ಷರು
2	ನಗರ ಯೋಜನಾ ನಿರ್ದೇಶಕರು	ಸದಸ್ಯರು
3	ಹೆಚ್ಚುವರಿ ನಿರ್ದೇಶಕರು, ಬಿಎಂಆರ್‌ಡಿಎ	ಸದಸ್ಯರು
4	ಹೆಚ್ಚುವರಿ ನಿರ್ದೇಶಕರು, ಬಿಬಿಎಂಪಿ	ಸದಸ್ಯರು
5	ಅಭಿಯಂತರ ಸದಸ್ಯರು, ಬೆಂಆಪ್ರಾ	ಸದಸ್ಯರು
6	ಪ್ರೊ.ಎಂ.ಎಸ್.ಮೋಹನ್ ಕುಮಾರ್, ಸಿವಿಲ್ ಇಂಜಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ.	ಸದಸ್ಯರು
7	ಪ್ರೊ. ಡಿ.ನಾಗೇಶ್ ಕುಮಾರ್, ಸಿವಿಲ್ ಇಂಜಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ.	ಸದಸ್ಯರು
8	ಮುಖ್ಯ ಅಭಿಯಂತರರು, ಬಿಬಿಎಂಪಿ ( Incharge of Storm Water Drain)	ಸದಸ್ಯರು
9	ಶ್ರೀ.ಆಕಾಶ್ , ಸ್ಪೈ ಗ್ರೂಪ್ , ಕನ್ಸಲ್ಟೆಂಟ್	
10	ನಗರ ಯೋಜಕ ಸದಸ್ಯರು,ಬೆಂಆಪ್ರಾ	ಸಂಚಾಲಕರು

ದಿನಾಂಕ 19-2-2013 ರಂದು ಜರುಗಿದ ಸೆನ್ಸಿಟೀವ್ ಉಪ-ಸಮಿತಿ ಸಭೆಯಲ್ಲಿ ಹಾಜರಿದ್ದ ಪ್ರೊ.ಎಂ.ಎಸ್.ಮೋಹನ್ ಕುಮಾರ್ ಮತ್ತು ಪ್ರೊ.ಡಿ.ನಾಗೇಶ್‌ಕುಮಾರ್ ಇವರುಗಳು ದಿನಾಂಕ 31-1-2009 ರಂದು ಜರುಗಿದ ಸೆನ್ಸಿಟೀವ್ ಉಪ-ಸಮಿತಿ ಸಭೆಯಲ್ಲಿ, ಸೆನ್ಸಿಟೀವ್ ಪ್ರದೇಶದಲ್ಲಿ ಬರುವ ಪ್ರದೇಶಗಳಲ್ಲಿ ಅಭಿವೃದ್ಧಿಗಳಿಗೆ ಪರವಾನಿಗೆ ನೀಡುವಲ್ಲಿ ಯಾವ ರೀತಿ ಕ್ರಮವಹಿಸಬೇಕೆಂಬುದರ ಬಗ್ಗೆ ವಿವರವಾದ guidelines ಗಳನ್ನು ನೀಡಿರುವುದರಿಂದ ಹಾಗೂ ಹಲವಾರು ಸಭೆಗಳನ್ನು ನಡೆಸಿ ಹಲವಾರು ಪ್ರಕರಣಗಳಲ್ಲಿ ಸಲಹೆ-ಸೂಚನೆಗಳನ್ನು ನೀಡಿರುವುದರಿಂದ ಸದರೀ ಸಮಿತಿಯನ್ನು ರದ್ದುಗೊಳಿಸುವುದು ಸೂಕ್ತವೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದಕ್ಕೆ ಉಪ-ಸಮಿತಿಯ ಎಲ್ಲಾ ಸದಸ್ಯರು ಸಹಮತ ವ್ಯಕ್ತಪಡಿಸಿದರು. ಒಂದು ವೇಳೆ ಕೆಲವೊಂದು ಕ್ಲಿಷ್ಟಕರವಾದ ಪ್ರಸ್ತಾವನೆಗಳು ಬಂದಲ್ಲಿ ಅಂತಹ ಸಂದರ್ಭದಲ್ಲಿ ಪ್ರಾಧಿಕಾರವು ಇಚ್ಛಿಸಿದಲ್ಲಿ ಸಲಹೆ-ಸೂಚನೆ ನೀಡಲು ಆಹ್ವಾನಿಸಿದಲ್ಲಿ ಬರುವುದಾಗಿ ಪ್ರೊಫೆಸರುಗಳು ಸೂಚನೆ ನೀಡಿದರು.


ಅದರಂತೆ ಇನ್ನು ಮುಂದೆ ಆಯಾ ಪ್ರಕರಣವಾರು ಪರಿಶೀಲಿಸಿ ಪ್ರಾಧಿಕಾರದ ಮಟ್ಟದಲ್ಲಿಯೇ ಸೂಕ್ತ ತೀರ್ಮಾನ ತೆಗೆದುಕೊಳ್ಳಬಹುದೆಂದು ತೀರ್ಮಾನಿಸಲಾಗಿರುತ್ತದೆ.

  
 (Official Seal)

ಹೀಗಾಗಿ, ದಿನಾಂಕ 19-2-2013 ರ ಸೆನ್ಸಿಟಿವ್ ಉಪ-ಸಮಿತಿ ಸಭೆಯಲ್ಲಿ ಸರ್ಕಾರದಿಂದ ದಿನಾಂಕ 26-11-2008 ರಂದು ಅನುಮೋದನೆ ನೀಡಿದ್ದ ಉಪ-ಸಮಿತಿ ಸಭೆಯನ್ನು ವಿಸರ್ಜಿಸಲು ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಲು ತೀರ್ಮಾನಿಸಲಾಗಿರುತ್ತದೆ.



ಸಂಚಾಲಕರು,  
ಉಪಸಮಿತಿ ಸಭೆ ಹಾಗೂ  
ನಗರ ಯೋಜಕ ಸದಸ್ಯರು,  
ಬೆಂಗಳೂರು, ಬೆಂಗಳೂರು



ಅಧ್ಯಕ್ಷರು,  
ಉಪಸಮಿತಿ ಸಭೆ ಹಾಗೂ  
ಆಯುಕ್ತರು,  
ಬೆಂಗಳೂರು, ಬೆಂಗಳೂರು

ಪರಿಷ್ಕೃತ ಮಾಸ್ಟರ್ ಪ್ಲಾನ್-2015 ರಲ್ಲಿ Sensitive Zone ಎಂದು ವರ್ಗೀಕರಿಸಿರುವ ಪ್ರದೇಶಗಳಲ್ಲಿನ ಅಭಿವೃದ್ಧಿಗಳಿಗೆ ಅನುಮತಿ ನೀಡುವ ಸಂಬಂಧ ದಿನಾಂಕ 19.03.2013 ರಂದು ನಡೆದ 21ನೇ ಉಪಸಮಿತಿ ಸಭೆಯ ನಡವಳಿಗಳು ಹಾಜರಿದ್ದ ಸದಸ್ಯರು:

1.	ಶ್ರೀ. ಟಿ. ಶಾಮಭಟ್, ಐ.ಎ.ಎಸ್. ಅಧ್ಯಕ್ಷರು, ಉಪಸಮಿತಿ ಹಾಗೂ ಆಯುಕ್ತರು, ಬೆಂಗಳೂರು, ಬೆಂಗಳೂರು,
2.	ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಬಹುಮಹಡಿಗಳ ಕಟ್ಟಡ, 4ನೇ ಹಂತ, ಡಾ: ಅಂಬೇಡ್ಕರ್ ವೀಧಿ, ಬೆಂಗಳೂರು ಇವರ ಪರವಾಗಿ ಶ್ರೀ. ಕೆ.ಸಿ. ಶಿವರಾಂ, ಸಹಾಯಕ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಬೆಂಗಳೂರು.
3.	ಶ್ರೀ ಎಸ್.ಬಿ. ಹೊನ್ನೂರ್, ಹೆಚ್ಚುವರಿ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಆಲಿ ಅಸ್ಕರ್ ರಸ್ತೆ ಬೆಂಗಳೂರು
4.	ಶ್ರೀ. ಬಿ.ಎಂ.ತಿರಕನಗೌಡರ್, ಹೆಚ್ಚುವರಿ ನಗರ ಯೋಜನಾ ನಿರ್ದೇಶಕರು, ಬ್ಯು.ಬೆಂ.ಮಹಾನಗರ ಪಾಲಿಕೆ, ಬೆಂಗಳೂರು.
5.	ಶ್ರೀ.ಪಿ.ಎನ್.ನಾಯಕ್ ಅಭಿಯಂತರ ಸದಸ್ಯರು, ಬೆಂಗಳೂರು, ಬೆಂಗಳೂರು.
6.	ಪ್ರೊ. ಎಂ.ಎಸ್. ಮೋಹನ್ ಕುಮಾರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು,
7.	ಶ್ರೀ. ಬಿ.ಎಂ.ತಿರಕನಗೌಡರ್, ನಗರ ಯೋಜಕ ಸದಸ್ಯರು, ಬೆಂಗಳೂರು, ಬೆಂಗಳೂರು

ವಿಶೇಷ ಅಹ್ವಾನಿತರು:

1.	ಶ್ರೀ ಎಂ.ಆಕಾಶ್, M/S. Sky Group, Consultant, ಬೆಂಗಳೂರು.
----	--

ಗೈರು ಹಾಜರಾಗಿದ್ದ ಸದಸ್ಯರು:

1.	ಮುಖ್ಯ ಅಭಿಯಂತರರು, (Incharge of Storm Water Drain), South, ಬ್ಯು.ಬೆಂ.ಮಹಾನಗರ ಪಾಲಿಕೆ, ಬೆಂಗಳೂರು.
2.	ಪ್ರೊ. ಡಿ.ನಾಗೇಶ್ ಕುಮಾರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು.

ಗೈರು ಹಾಜರಾಗಿದ್ದ ವಿಶೇಷ ಅಹ್ವಾನಿತರು:

1.	ಮುಖ್ಯ ಅಭಿಯಂತರರು, ಬೆಂ.ನೀ.ಸ.ಮತ್ತು ಒ.ಚಿ. ಮಂಡಳಿ, ಬೆಂಗಳೂರು ಇವರ ಪರವಾಗಿ ಶ್ರೀ. ಎಸ್.ಪಿ.ರುದ್ರಮೂರ್ತಿ, ಅಪರ ಮುಖ್ಯ ಅಭಿಯಂತರರು
----	---

A	ದಿನಾಂಕ 19.02.2013 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 20ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳನ್ನು ಸ್ಥಿರೀಕರಿಸುವ ವಿಚಾರ.
	ದಿನಾಂಕ 19.02.2013 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 20ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳನ್ನು ಓದಿ ಸ್ವೀಕರಿಸಲಾಯಿತು.
B	ದಿನಾಂಕ 19.02.2013 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 20ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸುವ ಬಗ್ಗೆ.
	ದಿನಾಂಕ 19.02.2013 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 20ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸಲಾಯಿತು.

ಠರಾವು ಸಂಖ್ಯೆ 138/2013, ದಿನಾಂಕ 19.03.2013.

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಯಮಲೂರು ಗ್ರಾಮದ ಸರ್ವೆ ನಂ. 3/2 ರಲ್ಲಿ 0-33 ಗುಂಟೆ ಹಾಗೂ ಸರ್ವೆ ನಂ. 1/5 ರಲ್ಲಿ 0-23 ಗುಂಟೆ ಒಟ್ಟು 01 ಎಕರೆ 16 ಗುಂಟೆ ವಿಸ್ತೀರ್ಣದ ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು, ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ [ಶ್ರೀ ಸುರೇಶ್ ಚಂದ್ರ ಬೋಸ್ ಮತ್ತು ಶ್ರೀ ಪಿ. ಅಂಜನೇಯ ರೆಡ್ಡಿ ಇವರ ಜಿಪಿಎ ದಾರರು ] ಶ್ರೀ ಕೊಂಡಾರೆಡ್ಡಿ ಮತ್ತು ಶ್ರೀ ರಾಜಗೋಪಾಲರೆಡ್ಡಿ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಜಮೀನಿನ ದಕ್ಷಿಣ ಎಲ್ಲೆ ಬಳಿಯಲ್ಲಿ ಗ್ರಾಮ ನಕ್ಷೆಯಲ್ಲಿ ಬೆಳ್ಳಂದೂರು ಕೆರೆಗೆ ಹೋಗುವ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. RMP-2015 ರ ವಲಯ ನಿಯಮಾವಳಿ ರೀತ್ಯ ಗ್ರಾಮ ನಕ್ಷೆಯಲ್ಲಿ ಇರುವ ನಾಲಾ ಪಂಕ್ತೀಕರಣದ ಮಧ್ಯಭಾಗದಿಂದ ಎರಡೂ ಬದಿಯಲ್ಲಿ ಕನಿಷ್ಠ 15 ಮೀ. ಅಂತರದ ನಾಲಾ ಬಫರ್ ಹಾಗೂ ಸದರಿ ಪ್ರದೇಶಕ್ಕೆ ಲಗತ್ತಾಗಿ ಇರುವ ಬೆಳ್ಳಂದೂರು ಕೆರೆ ಅಂಚಿನಿಂದ 30 ಮೀ. ಅಂತರದ [No Development Zone] ಹಸಿರು ಬಫರ್ ಕಾಯ್ದಿರಿಸುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.


.....3

  
Commissioner

3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.


ಠರಾವು ಸಂಖ್ಯೆ 139/2013, ದಿನಾಂಕ 19.03.2013

ವಿಷಯ: ಬೆಂಗಳೂರು ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚೂಡಸಂದ್ರ ಗ್ರಾಮದ ಸರ್ವೆ ನಂ. 11 ರಲ್ಲಿ 01 ಎಕರೆ 21 ಗುಂಟೆ [0-01 ಗುಂಟೆ ಖರಾಬು ಹೊರತುಪಡಿಸಿ] ಪ್ರದೇಶವನ್ನು ಕೈಗಾರಿಕೆ [ಹೈಟೆಕ್] ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ ಎಸ್.ವಿ. ವೆಂಕಟೇಶ್ ಮತ್ತು ಶ್ರೀ ಅಶೋಕ್ ಮತ್ತು ಶ್ರೀ ಅಶೋಕ್ ಅಬ್ರಾಹಾಂ ಕುರಿಯಾ ಕೋಸಿ ರವರು ಕೋರಿರುವ ಬಗ್ಗೆ.

  
Commissioner

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಜಮೀನಿನಲ್ಲಿ ಗ್ರಾಮ ಮತ್ತು ಸರ್ವೆ ನಕ್ಷೆಯಲ್ಲಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. RMP -2015 ರ ವಲಯ ನಿಯಮಾವಳಿ ರೀತ್ಯ ಗ್ರಾಮ ನಕ್ಷೆ ಮತ್ತು ಸರ್ವೆ ನಕ್ಷೆಯಲ್ಲಿ ಇರುವ ನಾಲಾ ಪಂಕ್ತೀಕರಣದ ಎರಡೂ ಬದಿಗಳಲ್ಲಿ ಕನಿಷ್ಠ 15 ಮೀ. ಅಂತರದ ನಾಲಾ ಬಫರ್ ಅನ್ನು ಕಾಯ್ದಿರಿಸುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1.	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2.	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3.	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4.	ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7.	ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8.	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9.	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10.	Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

  
 (Signature)

ಠರಾವು ಸಂಖ್ಯೆ 140 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್. ಪುರಂ ಹೋಬಳಿ, ದೊಡ್ಡನೆಕ್ಕುಂದಿ ಗ್ರಾಮದ ಸರ್ವೆ ನಂ. 3/2 ರಲ್ಲಿ 180/1, 181/1, 182/1, 199/1, 199/2, 199/3 ರಲ್ಲಿನ 02 ಎಕರೆ 20 ಗುಂಟೆ ವಿಸ್ತೀರ್ಣದ ಪೈಕಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿರುವ 180/1 ಮತ್ತು 181/1 ರಲ್ಲಿನ 2657.25 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ ಕೃಷ್ಣಾರೆಡ್ಡಿ ಮತ್ತು ಇತರರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶಕ್ಕೆ ಲಗತ್ತಾಗಿರುವ ದೊಡ್ಡನೆಕ್ಕುಂದಿ ಗ್ರಾಮದ ಕೆರೆಯ ಅಂಚಿನಿಂದ ಕನಿಷ್ಠ 30 ಮೀ. [No Development Zone] ಹಸಿರು ಬಫರ್ ಕಾಯ್ದಿರಿಸುವ ಹಾಗೂ ಸರ್ವೆ ನಂ. 180/1, 181/1 RMP-2015 ರ ರೀತ್ಯ ಗುರುತಿಸಿರುವ 30 ಮೀ. ಅಗಲದ Tertiary ನಾಲಾ ಬಫರ್ ಕಾಯ್ದಿರಿಸುವ ಮತ್ತು ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ. ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.



Commissioner



8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 141 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್. ಪುರಂ ಹೋಬಳಿ, ಕುಂದಲಹಳ್ಳಿ ಗ್ರಾಮದ ಸರ್ವೆ ನಂ. 3/2 ರಲ್ಲಿ 69 ರಲ್ಲಿನ 01 ಎಕರೆ 19 ಗುಂಟೆ ಅಥವಾ 5969.06 ಚ.ಮೀ. ವಿಸ್ತೀರ್ಣದ ಪ್ರದೇಶವನ್ನು ಕೈಗಾರಿಗೆ [ಹೈಟೆಕ್] ಸೆನ್ನಿಟೀವ್ ವಲಯದಿಂದ ಹೊರತುಪಡಿಸುವಂತೆ ಮೆ: ಕೃಷ್ಣ ಪ್ರಾಜೆಕ್ಟ್ ಪ್ರೈ. ಲಿ. [ಶ್ರೀ ಕೆ.ಸಿ. ಶ್ರೀನಿವಾಸರೆಡ್ಡಿ, ಶ್ರೀ ಎಸ್. ಹೇಮಂತ್ ಕುಮಾರ್ ಮತ್ತು ಶ್ರೀ ಎಸ್. ಪ್ರಭಾಕರ್ ಇವರ ಜಿಪಿಎ ದಾರರು ಇವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಜಮೀನಿನಲ್ಲಿ RMP-2015 ರಂತೆ ಗ್ರಾಮ ನಕ್ಷೆ ಮತ್ತು ಸರ್ವೆ ನಕ್ಷೆಯಂತೆ ಯಾವುದೇ ನಾಲಾ ಪಂಕ್ತೀಕರಣ ಇಲ್ಲದೇ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ನಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮುಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.



6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 142 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಹಗದೂರು ಗ್ರಾಮದ ಸರ್ವೆ ನಂ.53, 54, 55 ರಲ್ಲಿನ 02 ಎಕರೆ ( 0-05 ಗುಂಟೆ ಖರಾಬು ಹೊರತುಪಡಿಸಿ) ಅಥವಾ 8093.64 ಚ.ಮೀ. ವಿಸ್ತೀರ್ಣ ಪ್ರದೇಶವು RMP-2015 ರಂತೆ ವಸತಿ(ಮುಖ್ಯ) ಸೂಕ್ತ ವಲಯದಲ್ಲಿದ್ದು , ಸದರಿ ಪ್ರದೇಶವನ್ನು ಸೂಕ್ತ ವಲಯದಿಂದ ಹೊರತುಪಡಿಸಲು ಶ್ರೀ. ಆರ್.ನಂಜಪ್ಪ ಮತ್ತು ಇತರರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶವು ವರ್ತಮಾನ ಕೆರೆಯಿಂದ ಪಿನಾಕಿನಿ ನದಿಗೆ ಹೋಗುವ primary ನಾಲಾದಿಂದ ಸುಮಾರು 350 ಮೀ. ಗಳ ಅಂತರದಲ್ಲಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

  
Commissioner

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

*Ball*


*Conc. Officer*

ಠರಾವು ಸಂಖ್ಯೆ 143 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ಜಕ್ಕಸಂದ್ರ ಗ್ರಾಮದ ಸರ್ವೆ ಸಂ. 6 ರಲ್ಲಿನ 03 ಎಕರೆ 21 ಗುಂಟೆ ವಿಸ್ತೀರ್ಣದ ಪೈಕಿ 10594.94 ಚ.ಮೀ. ವಿಸ್ತೀರ್ಣವು ವಸತಿ(ಸೆನ್ಸಿಟೀವ್) ವಲಯದಲ್ಲಿದ್ದು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ.ಸುರೇಶ್ ಹೆಗ್ಡೆ, ಮ್ಯಾನೇಜಿಂಗ್ ಡೈರೆಕ್ಟರ್, ಮೆ: ಆರ್ಟ್ಸ್ ವೆಂಚರ್ ಪ್ರೈ. ಲಿ., ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಅಗರ ಕೆರೆಯಿಂದ ಬೆಳ್ಳಂದೂರು ಕೆರೆಗೆ ಹೋಗುವ ನಾಲಾಗೆ ಲಗತ್ತಾಗಿರುವುದನ್ನು ಹಾಗೂ ಈ ನಾಲಾಗೆ ಅಡ್ಡಲಾಗಿ ಅಗರ - ಸರ್ಜಾಪುರ ರಸ್ತೆಗೆ ನಿರ್ಮಿಸಿರುವ ಸೇತುವೆಯ linear water way [ ನಾಲಾ Top width] ಯ ಒಟ್ಟು ಅಗಲ 28.20 ಮೀ. ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶಕ್ಕೆ ಲಗತ್ತಾಗಿರುವ ನಾಲಾದ ಅಗಲವನ್ನು 28.20 ಮೀ. ಅಗಲಕ್ಕೆ ಹಾಗೂ ಈ ನಾಲಾದ ಮಧ್ಯಭಾಗದಿಂದ ಕನಿಷ್ಠ 25 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.



Commissioner



8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 144 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಬೆಳ್ಳತ್ತೂರು ಗ್ರಾಮದ ಸರ್ವೆ ನಂ. 10/2 ರ 01 ಎಕರೆ 23 ಗುಂಟೆ ( 0-01 ಗುಂಟೆ ಖರಾಬು ಸೇರಿ) ಅಥವಾ 6373.74 ಚ.ಮೀ. ವಿಸ್ತೀರ್ಣ ಪ್ರದೇಶವು ವಸತಿ(ಪ್ರಧಾನ) ಸೆನ್ಸಿಟೀವ್ ವಲಯದಲ್ಲಿದ್ದು, ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ.ಕೆ.ಇಂದ್ರಾಶೇಖರ್ ಇವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶದ ಉತ್ತರ ದಿಕ್ಕಿನಿಂದ ಸುಮಾರು 90 ಮೀ. ದೂರದಲ್ಲಿ ವೀರೇನಹಳ್ಳಿ ಕೆರೆಯಿಂದ ಪಿನಾಕಿನಿ ನದಿಗೆ ಹೋಗುವ primary ನಾಲಾ ಇರುವುದನ್ನು ಹಾಗೂ ಪ್ರಶ್ನಿತ ಜಮೀನಿನ ಹಿಂಭಾಗದಲ್ಲಿ ಸರ್ಕಾರಿ ಜಮೀನು ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಶ್ನಿತ ಜಮೀನಿನ ಹಿಂಭಾಗದ ಸರ್ಕಾರಿ ಜಮೀನಿಗೆ ಉಪಗಮನವಾಗಿ 9.00 ಮೀ. ಅಗಲದ ರಸ್ತೆಯನ್ನು ಬಿಡುವ ಷರತ್ತಿಗೆ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮುಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.

6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 145 / 2013, ದಿನಾಂಕ 19.03.2013



ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಸಿದ್ಧಾಪುರ ಗ್ರಾಮದ ಸರ್ವೆ ಸಂ. 43/2, 45/3, 45/4, 45/5, 45/6, 45/7, 45/15 ರಲ್ಲಿನ ಒಟ್ಟು 01 ಎಕರೆ 17 ಗುಂಟೆ ವಿಸ್ತೀರ್ಣದಲ್ಲಿ 0-07 ಗುಂಟೆ ಖರಾಬು ಹೊರತುಪಡಿಸಿ, 01 ಎಕರೆ 10 ಗುಂಟೆ ಅಥವಾ 5058.52 ಚ.ಮೀ. ವಿಸ್ತೀರ್ಣದ ಪೈಕಿ 3890.48 ಚ.ಮೀ. ವಿಸ್ತೀರ್ಣವು ವಸತಿ (ಪ್ರಧಾನ) ಸೆನ್ಸಿಟೀವ್ ವಲಯದಲ್ಲಿ ಇದ್ದು, ಸದರಿ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀಮತಿ. ಎ.ಸರೋಜ ರವರು ಕೋರಿರುವ ಬಗ್ಗೆ

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶವು ತೂಬರಹಳ್ಳಿ ಕೆರೆ ಯಿಂದ ವರ್ತೂರು ಕೆರೆಗೆ ಹೋಗುವ Secondary ನಾಲಾದಿಂದ ಸುಮಾರು 40 ಮೀ. ಅಂತರದಲ್ಲಿ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಶ್ನಿತ ಪ್ರದೇಶದಲ್ಲಿ ಕಂದಾಯ ದಾಖಲೆಯಂತೆ ಇರುವ ಹಳ್ಳವನ್ನು ಯಥಾಸ್ಥಿತಿ ಕಾಯ್ದಿರಿಸುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.



Commissioner

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.


  


ಠರಾವು ಸಂಖ್ಯೆ 146 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಬಳಗೆರೆ ಗ್ರಾಮದ ಸರ್ವೆ ಸಂ. 9/1, 9/2, 9/3, 9/4, 9/5 ಮತ್ತು 10 ರಲ್ಲಿನ 02 ಎಕರೆ 30 ಗುಂಟೆ ವಿಸ್ತೀರ್ಣದ ಪೈಕಿ 0-04 ಗುಂಟೆ ಖಜಾಬು ಹೊರತುಪಡಿಸಿ ಒಟ್ಟು 02 ಎಕರೆ 26 ಗುಂಟೆ ಅಥವಾ 10724.08 ಚ.ಮೀ. ವಿಸ್ತೀರ್ಣದ ಪ್ರದೇಶವು ವಸತಿ (ಪ್ರಧಾನ) ಸೆನ್ಸಿಟೀವ್ ವಲಯದಲ್ಲಿ ಇದ್ದು, ಸದರಿ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ.ಬಿ.ವಿ.ಜಯರಾಮರೆಡ್ಡಿ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಕಾಚಮಾರನಹಳ್ಳಿ ಕೆರೆಯಿಂದ ವರ್ತೂರು ಕೆರೆಗೆ ಹೋಗುವ Secondary ನಾಲಾದಿಂದ ಸುಮಾರು 116.00 ಮೀ. ಅಂತರದಲ್ಲಿ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಶ್ನಿತ ಪ್ರದೇಶದಲ್ಲಿ ಕಂದಾಯ ದಾಖಲೆಯಂತೆ ಇರುವ ಹಳ್ಳವನ್ನು ಯಥಾಸ್ಥಿತಿ ಕಾಯ್ದಿರಿಸುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.

  
Commissioner

9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 147 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ, ಹೋಬಳಿ, ಹೊರಮಾವು-ಅಗರ ಗ್ರಾಮದ ಗ್ರಾಮದ ಸರ್ವೆ ನಂ. 150/8 ರಲ್ಲಿ 01 ಎಕರೆ 20 ಗುಂಟೆ ಅಥವಾ 6070.80 ಚ.ಮೀ. ವಿಸ್ತೀರ್ಣ ಪ್ರದೇಶವು ವಸತಿ(ಪ್ರಧಾನ) ಸೆನ್ಸಿಟೀವ್ ವಲಯದಲ್ಲಿದ್ದು ಸದರಿ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ. ಹೆಚ್.ಕೆ.ರಮೇಶ್ ಮತ್ತು ಶ್ರೀ. ಹೆಚ್.ಕೆ. ಪ್ರಕಾಶಮೂರ್ತಿ ಇವರುಗಳು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಹೊರಮಾವು - ಅಗರ ಕೆರೆಯಿಂದ ಕ್ಯಾಲಸನಹಳ್ಳಿ ಕೆರೆಗೆ ಹೋಗುವ Secondary ನಾಲಾದಿಂದ ಸುಮಾರು 70.00 ಮೀ. ಅಂತರದಲ್ಲಿ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.

  
Commissioner




7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 148 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಪಣತ್ತೂರು ಗ್ರಾಮದ ಸರ್ವೆ ಸಂ. 100/1 ರಲ್ಲಿನ 00 ಎಕರೆ 35 ಗುಂಟೆ ಅಥವಾ 3541.00 ಚ.ಮೀ. ವಿಸ್ತೀರ್ಣ ಪ್ರದೇಶದ ವೈಕಿ 2347.12 ಚ.ಮೀ. ವಿಸ್ತೀರ್ಣ ಪ್ರದೇಶವು ಕೈಗಾರಿಕೆ (ಹೈಟೆಕ್) ಸೆನ್ಸಿಟೀವ್ ವಲಯದಲ್ಲಿದ್ದು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ.ಎಂ.ಗೋಪಾಲ ರವರು ಕೋರಿರುವ ಬಗ್ಗೆ

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶಕ್ಕೆ ಲಗತ್ತಾಗಿರುವ Secondary ನಾಲಾದ ಮಧ್ಯ ಭಾಗದಿಂದ ವಲಯ ನಿಯಮಾವಳಿಗಳ ರೀತ್ಯ ಎರಡೂ ಬದಿಗಳಲ್ಲಿ ಕನಿಷ್ಠ 25 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.


  
Commissioner

5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 149 / 2013, ದಿನಾಂಕ 19.03.2013


ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ರಾಜೇನಹಳ್ಳಿ ಗ್ರಾಮದ ಸರ್ವೆ ಸಂ. 36/1, 36/2, 36/4, 36/6, 37/1 ಮತ್ತು 37/2 ರಲ್ಲಿನ ಒಟ್ಟು 02 ಎಕರೆ 38 ಗುಂಟೆ ವಿಸ್ತೀರ್ಣದ ಪ್ರದೇಶದ ಪೈಕಿ 4989.23 ಚ.ಮೀ. ವಿಸ್ತೀರ್ಣದ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಮುಖ್ಯ ಅಭಿಯಂತರರು [Incharge of Storm Water Drain] ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇವರು ದಿನಾಂಕ 25.02.2013 ರ ಪತ್ರದಲ್ಲಿ ಅನುಮೋದಿತ RMP-2015 ರಲ್ಲಿ ಸೂಚಿಸಿರುವಂತೆ ದೊಡ್ಡ ಮೋರಿಗೆ ಬಫರ್ ಬಿಟ್ಟು ಮುಂದಿನ ಕ್ರಮ ಜರುಗಿಸುವಂತೆ ವರದಿ ನೀಡಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು ಸದರಿ ಪ್ರದೇಶಕ್ಕೆ ಲಗತ್ತಾಗಿರುವ ನಾಲಾವು

  
Commissioner

RMP-2015 ರ ರೀತ್ಯ Secondary ನಾಲಾ ಆಗಿರುವುದರಿಂದ, ಸದರಿ ನಾಲಾದ ಮದ್ಯಭಾಗದಿಂದ ಕನಿಷ್ಠ 25 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

  
Commissioner

ಠರಾವು ಸಂಖ್ಯೆ 150 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಅಮಾನಿ ಬೆಳ್ಳಂದೂರು ಖಾನೆ ಗ್ರಾಮದ ಸರ್ವೆ ನಂ. 326, 327 ರಲ್ಲಿನ 2 ಎಕರೆ 21 ಗುಂಟೆ ಪೈಕಿ 9307.07 ಚ.ಮೀ. ವಿಸ್ತೀರ್ಣದ ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇದ್ದು, ಸದರಿ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀಮತಿ ಚಂದ್ರ ಕಲಾವತಿ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶಕ್ಕೆ ಲಗತ್ತಾಗಿರುವ ವರ್ತೂರು ಕೆರೆ ಅಂಚಿನಿಂದ ವಲಯ ನಿಯಮಾವಳಿ ರೀತ್ಯ ಕನಿಷ್ಠ 30 ಮೀ. ಅಂತರದ ಹಸಿರು ಬಫರ್ [No Development Zone] ಕಾಯ್ದಿರಿಸುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮುಟ್ಟಿದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಚಿದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂಧರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.

  
Commissioner


9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 151 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಚಿಕ್ಕ ಬೆಳ್ಳಂದೂರು ಗ್ರಾಮದ ಸರ್ವೆ ನಂ. 10, 12/12, 17/1, 18[ಪಿ], 23/3 [ಪಿ] ರಲ್ಲಿನ 20 ಎಕರೆ [03 ಗುಂಟೆ ಖರಾಜು ಹೊರತುಪಡಿಸಿ] 19 ಎಕರೆ 37 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ 19510.68 ಚ.ಮೀ. ವಿಸ್ತೀರ್ಣವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ ವೆಂಕಟಸ್ವಾಮಿ ರೆಡ್ಡಿ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಚಿಕ್ಕಬೆಳ್ಳಂದೂರು ಕೆರೆಯ ಅಂಚಿನಿಂದ ವಲಯ ನಿಯಮಾವಳಿ ರೀತ್ಯ ಕನಿಷ್ಠ 30 ಮೀ. ಅಂತರದ ಹಸಿರು ಬಫರ್ [No Development Zone] ಕಾಯ್ದಿರಿಸುವ, ಸರ್ವೆ ನಕ್ಷೆಯಂತೆ ಇರುವ ಇತರೆ ಹಳ್ಳದ ಪಂಕ್ತೀಕರಣವನ್ನು ಯಥಾಸ್ಥಿತಿ ಕಾಯ್ದಿರಿಸುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.


  
ramiesonca

6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 152 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ದೊಡ್ಡಕನ್ನಲ್ಲಿ ಗ್ರಾಮದ ಸರ್ವೆ ನಂ. 38/1ಎ, 38/1ಬಿ, 38/2, ರಲ್ಲಿನ 2 ಎಕರೆ 26 ಗುಂಟೆ [04 ಗುಂಟೆ ಖರಾಬು ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶದಲ್ಲಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ 5283.00 ಚ.ಮೀ. ವಿಸ್ತೀರ್ಣದ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ ಆರ್. ನಟರಾಜ್ ರವರು ಮೆ: ಆಸ್ಪೋ ಬಿಲ್ಡರ್ಸ್ ಮತ್ತು ಡೆವಲಪರ್ಸ್ [ಶ್ರೀ ಮುನಿರೆಡ್ಡಿ ಹಾಗೂ ಇತರರಿಗೆ ಜಿಪಿಎ ದಾರರು ಹಾಗೂ ಜಂಟಿ ಅಭಿವೃದ್ಧಿದಾರರು] ರವರು ಕೋರಿರುವ ಬಗ್ಗೆ.



ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಜಮೀನಿನಲ್ಲಿ ಕಂದಾಯ ದಾಖಲಾತಿಯಂತೆ ಇರುವ ಕೊರಕಲು ಖರಾಬು ಜಾಗವನ್ನು ಯಥಾಸ್ಥಿತಿ ಕಾಯ್ದಿರಿಸುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

  
Commissioner

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.


ಠರಾವು ಸಂಖ್ಯೆ 153 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್. ಪುರಂ ಹೋಬಳಿ, ದೊಡ್ಡನೆಕ್ಕುಂದಿ ಗ್ರಾಮದ ಸರ್ವೆ ನಂ. 174/1 ರಲ್ಲಿನ 0- 27 ಗುಂಟೆ ವಿಸ್ತೀರ್ಣದ ಪೈಕಿ 1522.80 ಚ.ಮೀ. ವಿಸ್ತೀರ್ಣದ ಪ್ರದೇಶವು ವಸತಿ [ಪ್ರಧಾನ] ಸೆನ್ನಿಟೀವ್ ವಲಯದಲ್ಲಿದ್ದು, ಸದರಿ ಪ್ರದೇಶವನ್ನು ಸೆನ್ನಿಟೀವ್ ವಲಯದಿಂದ ಹೊತುಪಡಿಸುವಂತೆ ಶ್ರೀ ಆರ್. ಕೃಷ್ಣರೇಡ್ಡಿ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶದ ಮುಂಭಾಗದಲ್ಲಿ ಇರುವ Tertiary ನಾಲಾದ ಮಧ್ಯಭಾಗದಿಂದ ವಲಯ ನಿಯಮಾವಳಿ ರೀತ್ಯ ಕನಿಷ್ಠ 15 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

  
Commissioner



ಠರಾವು ಸಂಖ್ಯೆ 154 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಶೀಗೇಹಳ್ಳಿ, ಗ್ರಾಮದ ಸರ್ವೆ ನಂ.36 ರ 0-18 ಗುಂಟೆ ಅಥವಾ 1821.07 ಚ.ಮೀ. ವಿಸ್ತೀರ್ಣದ ಪ್ರದೇಶವು ವಸತಿ(ಸೆನ್ಸಿಟೀವ್) ವಲಯದಲ್ಲಿದ್ದು, ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ಶ್ರೀ. ಎಂ. ರಮೇಶ್ ಮತ್ತು ಶ್ರೀ.ಎಂ.ಸುಬ್ರಮಣಿ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲುಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.

*Raw*

*Raw*


9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 155 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಸಾದರಮಂಗಲ ಗ್ರಾಮದ ಸರ್ವೆ ನಂ.11,12/1, 13 ರಲ್ಲಿನ 09 ಎಕರೆ 28 ಗುಂಟೆ ( 0-08 ಗುಂಟೆ ಖರಾಬು ಹೊರತುಪಡಿಸಿ), ಅಥವಾ 39254.18 ಚ.ಮೀ. ವಿಸ್ತೀರ್ಣ ಪ್ರದೇಶದ ಪೈಕಿ ಸಾರಿಗೆ ಮತ್ತು ಸಂಪರ್ಕ ಉಪಯೋಗದ ಸೆನ್ಸಿಟೀವ್ ವಲಯದಲ್ಲಿ 7428.27 ಚ.ಮೀ. ವಿಸ್ತೀರ್ಣ ಪ್ರದೇಶ ಮತ್ತು ವಸತಿ ಸೆನ್ಸಿಟೀವ್ ವಲಯದಲ್ಲಿ 19999.04 ಚ.ಮೀ. ವಿಸ್ತೀರ್ಣ ಪ್ರದೇಶವಿದ್ದು ಸದರಿ ವಿಸ್ತೀರ್ಣ ಪ್ರದೇಶಗಳನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ಶ್ರೀ.ಡಿ.ಸಂಜೀವಯ್ಯ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಗ್ರಾಮ ನಕ್ಷೆ ಹಾಗೂ ಸ್ಥಳದ ವಾಸ್ತವಾಂಶಗಳಂತೆ ಸದರಿ ಪ್ರದೇಶದಲ್ಲಿ ಹಳ್ಳ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ ಹಾದು ಹೋಗುವ ನಾಲಾದ ಮಧ್ಯ ಭಾಗದ ಎರಡೂ ಬದಿಗಳಲ್ಲಿ ವಲಯ ನಿಯಮಾವಳಿ ರೀತ್ಯ ಕನಿಷ್ಠ 15 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಸದರಿ ಪ್ರದೇಶದಲ್ಲಿ RMP-2015 ರ ಪ್ರಸ್ತಾಪಿತ ರಸ್ತೆಗಳು ನಾಲಾ ಪಂಕ್ತೀಕರಣವನ್ನು ಕ್ರಾಸ್ ಮಾಡುವ ಸ್ಥಳಗಳಲ್ಲಿ ನಾಲಾ ಅಗಲವನ್ನು ಕಡಿಮೆ ಮಾಡದೇ ಅಷ್ಟೇ ಪ್ರಮಾಣದ vent ಗಳು ಇರುವ Cross drainage structure ಗಳನ್ನು ಅಳವಡಿಸುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.



  
Commissioner

4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 156 / 2013, ದಿನಾಂಕ 19.03.2013


ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಕೆಂಚೇನಹಳ್ಳಿ ಗ್ರಾಮದ ಸರ್ವೆ ನಂ. 4/1 ರಲ್ಲಿನ 02 ಎಕರೆ 31 ಗುಂಟೆ ಅಥವಾ 11229.93 ಚ.ಮೀ. ವಿಸ್ತೀರ್ಣ ಪ್ರದೇಶದಲ್ಲಿ ವಸತಿ (ಮುಖ್ಯ)ಸೆನ್ಸಿಟೀವ್ ವಲಯದಲ್ಲಿನ 6484.02 ಚ.ಮೀ. ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ. ನರಸಿಂಹಕಾರಂತ ರವರು ಕೋರಿರುವ ಬಗ್ಗೆ

ವಿಷಯ ಉಪಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಹೇರೋಹಳ್ಳಿ ಮತ್ತು ಕೆಂಚೇನಹಳ್ಳಿ ಗ್ರಾಮಗಳ ಕೆರೆಯ ಮಧ್ಯೆ ಬರುವ ಪ್ರದೇಶವನ್ನು ವಸತಿ ಸೆನ್ಸಿಟೀವ್ ಎಂದು RMP-2015 ರಲ್ಲಿ ಸೂಚಿಸಿದ್ದು, ಕೆಂಚೇನಹಳ್ಳಿ

ಸರ್ವೆ ನಂ. 4/1 ರ ಭಾಗಶಃ ಪ್ರದೇಶವನ್ನು ಕೆರೆ ಎಂದು ತಪ್ಪಾಗಿ RMP-2015 ರಲ್ಲಿ ಸೂಚಿಸಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಆದರೆ ಪ್ರಶ್ನಿತ ಸರ್ವೆ ನಂ. 4/2 ರ ಪ್ರದೇಶವು ಸಮತಟ್ಟಾಗಿದ್ದು, ಯಾವುದೇ ಡ್ರೈನ್ ಇಲ್ಲದೇ ಇರುವುದರಿಂದ ವಸತಿ ಬಡಾವಣೆ ನಿರ್ಮಿಸಲು ಯೋಗ್ಯವಾಗಿರುತ್ತದೆ ಎಂದು ಅಭಿಪ್ರಾಯ ಪಡಲಾಯಿತು. ಪ್ರಶ್ನಿತ ಪ್ರದೇಶಕ್ಕೆ ರಸ್ತೆಯ ನೇರ ಸಂಪರ್ಕ ಇಲ್ಲದೇ ಇದ್ದರೂ ಪ್ರಶ್ನಿತ ಸರ್ವೆ ನಂ. 4/2 ರ ಪ್ರದೇಶದ ದಕ್ಷಿಣದಲ್ಲಿ ಕಂದಾಯ ಬಡಾವಣೆ ಇದ್ದು, ಸದರಿ ಬಡಾವಣೆಯ ರಸ್ತೆಗಳು ಸಾರ್ವಜನಿಕ ರಸ್ತೆ ಎಂದು ಬೃಹತ್ ಬೆಂಗಳೂರು ಮನಾನಗರ ಪಾಲಿಕೆಯವರು ತಿಳಿಸಿರುವುದರಿಂದ ಸದರಿ ಹಾಲಿ ರಸ್ತೆಯಿಂದ ಸರ್ವೆ ನಂ. 4/2 ರ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಸಂಬಂಧ ಕಂದಾಯ ನಿವೇಶನ ಸಂಖ್ಯೆ 29/ಎ ಅನ್ನು ಅರ್ಜಿದಾರರು ಖರೀದಿಸಿರುವುದನ್ನು ಒಪ್ಪಿಕೊಂಡು ಸದರಿ ನಿವೇಶನ ಸಂಖ್ಯೆ 29/ಎ ಅನ್ನು ರಸ್ತೆ ಎಂದು ಬಡಾವಣೆ ನಕ್ಷೆ ಅನುಮೋದನೆ ಸಮಯದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಂದಾಯಿತ ಪರಿಶೋಧನಾ ಪತ್ರದ ಮೂಲಕ ಹಸ್ತಾಂತರಿಸತಕ್ಕದ್ದೆಂದು ಷರತ್ತಿನ ಜೊತೆಗೆ ಈ ಕೆಳಕಂಡ ಷರತ್ತುಗಳನ್ನು ಸಹ ವಿಧಿಸಿ. ಮೇಲ್ಕಂಡ ಪ್ರದೇಶವನ್ನು ಸೆನ್ಸಿಟೀವ್ ವರ್ಗೀಕರಣದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮುಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸಾರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
5. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
6. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
8. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ವಿಧಿಸುವ ಇನ್ನಿತರೇ ಷರತ್ತುಗಳನ್ನು ಪಾಲಿಸುವುದು.





Commissioner

ಠರಾವು ಸಂಖ್ಯೆ 157 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಗುಂಜೂರು ಗ್ರಾಮದ ಸರ್ವೆ ನಂ. 76/5ಎ[ಪಿ], 76/5ಬಿ, 76/5ಸಿ, 77/3ಎ[ಪಿ] ಮತ್ತು 77/1[ಪಿ]ರಲ್ಲಿನ ಒಟ್ಟು 06 ಎಕರೆ 03 ಗುಂಟೆ [01 ಗುಂಟೆ ಖರಾಬು ಹೊರತುಪಡಿಸಿ] 06 ಎಕರೆ 02 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ 10961.30 ಚ.ಮೀ. ವಿಸ್ತೀರ್ಣದ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀಮತಿ ಸಾಯಿರಮಣಿ, ಶ್ರೀ ಜಿ. ರವಿ ಮತ್ತು ಶ್ರೀ ವಿ. ರಾಖೇಶ್ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶದ ಉತ್ತರ ಭಾಗದಲ್ಲಿ 30 ಮೀ. ಅಂತರದಲ್ಲಿ ಗುಂಜೂರು ಪಾಳ್ಯದ ಕೆರೆ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಲು ತೀರ್ಮಾನಿಸಲಾಯಿತು.

1. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
2. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
5. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
6. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಚಿವರವರಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping system ಅನ್ನು ಸಹ ಅಳವಡಿಸತಕ್ಕದ್ದು.
8. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂಧರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.

9. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಚಿವರವರಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
10. Buffer ಪ್ರದೇಶದಲ್ಲಿ ಗಿಡ - ಮರಗಳನ್ನು ಬೆಳೆಸತಕ್ಕದ್ದು.

ತರಾವು ಸಂಖ್ಯೆ 158 / 2013, ದಿನಾಂಕ 19.03.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್. ಪುರಂ ಹೋಬಳಿ, ಹೂಡಿ ಗ್ರಾಮದ ಸರ್ವೆ ನಂ. 119/1 ಮತ್ತು 123/3 ರಲ್ಲಿನ 02 ಎಕರೆ 08 ಗುಂಟೆ ವಿಸ್ತೀರ್ಣದ ಪ್ರದೇಶವನ್ನು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವ ಬಗ್ಗೆ ನೀಡಲಾಗಿರುವ ದಿನಾಂಕ 15.04.2009 ರ ಪ್ರಾರಂಭಿಕ ದೃಢೀಕರಣ ಪತ್ರದಲ್ಲಿನ ಕ್ರಮ ಸಂಖ್ಯೆ [07] ರ ನಿಬಂಧನೆಯನ್ನು ಮಾರ್ಪಡಿಸುವಂತೆ ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವನ್ನು ಈ ಹಿಂದೆ ದಿನಾಂಕ 03.03.2009 ರಂದು ನಡೆದ ಸೆನ್ಸಿಟೀವ್ ವಲಯ ಉಪಸಮಿತಿ ಸಭೆಯಲ್ಲಿನ ವಿಷಯ ಸಂಖ್ಯೆ 03 ರ ನಡವಳಿಯಲ್ಲಿ ಅನುಮೋದಿಸಲಾಗಿರುವುದನ್ನು ಹಾಗೂ ಇಲ್ಲಿಯವರೆಗೆ ಅರ್ಜಿದಾರರು ಸದರಿ ಪ್ರದೇಶವನ್ನು ಅಭಿವೃದ್ಧಿ ಪಡಿಸದೇ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು ಇತ್ತೀಚಿನ ದಿನಾಂಕ 11.01.2013 ಮತ್ತು 19.02.2013 ರಂದು ನಡೆದ 19 ನೇ ಮತ್ತು 20 ನೇ ಉಪಸಮಿತಿ ಸಭೆಗಳ ನಡವಳಿಕೆಗಳಲ್ಲಿ ಅಳವಡಿಸಿರುವ ಷರತ್ತನ್ನು ಹಿಂದೆ ಅನುಮೋದಿಸಿರುವ ಪ್ರಕರಣಗಳಿಗೆ ಅಳವಡಿಸುವುದು ಸೂಕ್ತವಾಗಿರುವುದಿಲ್ಲವೆಂದು ಅಭಿಪ್ರಾಯಿಸಿ, ಸದರಿ ಪ್ರಸ್ತಾವನೆಯನ್ನು ತಿರಸ್ಕರಿಸಲು ತೀರ್ಮಾನಿಸಲಾಯಿತು.

*ಅಯ್ಯಕ್ಕರು 23/3/13*

ನಗರ ಯೋಜಕ ಸದಸ್ಯರು

*ಅಯ್ಯಕ್ಕರು*

ಪರಿಷ್ಕೃತ ಮಾಸ್ಟರ್ ಪ್ಲಾನ್-2015 ರಲ್ಲಿ Sensitive Zone ಎಂದು ವರ್ಗೀಕರಿಸಿರುವ ಪ್ರದೇಶಗಳಲ್ಲಿನ ಅಭಿವೃದ್ಧಿಗಳಿಗೆ ಅನುಮತಿ ನೀಡುವ ಸಂಬಂಧ ದಿನಾಂಕ 20.09.2013 ರಂದು ಮಧ್ಯಾಹ್ನ 3.00 ಘಂಟೆಗೆ ನಡೆದ 22 ನೇ ಉಪ-ಸಮಿತಿ ಸಭೆಯ ನಡವಳಿಗಳು

### ಹಾಜರಿದ್ದ ಸದಸ್ಯರು:

1..	ಶ್ರೀ. ಟಿ. ಶಾಮಭಟ್, ಐ.ಎ.ಎಸ್. ಅಧ್ಯಕ್ಷರು, ಉಪಸಮಿತಿ ಹಾಗೂ ಆಯುಕ್ತರು, ಬೆಂಗಳೂರು,
2..	ಶ್ರೀ ಎಸ್.ಬಿ. ಹೊನ್ನೂರ್, ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಬಹುಮಹಡಿಗಳ ಕಟ್ಟಡ, 4ನೇ ಹಂತ, ಡಾ: ಅಂಬೇಡ್ಕರ್ ವೀಧಿ, ಬೆಂಗಳೂರು
3..	ಶ್ರೀ ಎಸ್.ಬಿ. ಹೊನ್ನೂರ್, ಹೆಚ್ಚುವರಿ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಆಲಿ ಅಸ್ಕರ್ ರಸ್ತೆ ಬೆಂಗಳೂರು
4..	ಡಾ: ಚೌಡೇಗೌಡ ಹೆಚ್ಚುವರಿ ನಗರ ಯೋಜನಾ ನಿರ್ದೇಶಕರು, ಬೃ.ಬೆಂ.ಮಹಾನಗರ ಪಾಲಿಕೆ, ಬೆಂಗಳೂರು.
5.	ಶ್ರೀ.ಪಿ.ಎನ್.ನಾಯಕ್ ಅಭಿಯಂತರ ಸದಸ್ಯರು, ಬೆಂಗಳೂರು.
6.	ಪ್ರೊ. ಎಂ.ಎಸ್. ಮೋಹನ್ ಕುಮಾರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು,
7.	ಪ್ರೊ. ಡಿ.ನಾಗೇಶ್ ಕುಮಾರ್ , ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ , ಬೆಂಗಳೂರು.
8.	ಮುಖ್ಯ ಅಭಿಯಂತರರು, [Incharge of Storm Water Drain, South,] ಬೃ. ಬೆಂ. ಮಹಾನಗರ ಪಾಲಿಕೆ, ಬೆಂಗಳೂರು. ಇವರ ಪರವಾಗಿ ಎಂ. ಲೋಕೇಶ್, ಕಾರ್ಯಪಾಲಕ ಅಭಿಯಂತರರು, JWD, [ಪೂರ್ವ]
9.	ಶ್ರೀ. ಎ.ವಿ. ರಂಗೇಶ್, ನಗರ ಯೋಜಕ ಸದಸ್ಯರು, ಬೆಂಗಳೂರು

A	ದಿನಾಂಕ 19.03.2013 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 21 ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳನ್ನು ಸ್ಥಿರೀಕರಿಸುವ ವಿಚಾರ.
	ದಿನಾಂಕ 19.03.2013 ರಂದು ಜರುಗಿದ ಪ್ರಾಧಿಕಾರದ ಸೆನ್ಸಿಟೀವ್ ವಲಯ ಉಪಸಮಿತಿ ಸಭೆಯ ನಡವಳಿಗಳನ್ನು ಸಭೆಯ ಗಮನಕ್ಕೆ ತರಲಾಯಿತು. ನಡವಳಿಗಳಲ್ಲಿ ಠರಾವು ಸಂಖ್ಯೆ 158/13 ಅನ್ನು ಪುನರ್ ಪರಿಶೀಲಿಸಿ ಚರ್ಚಿಸಲಾಯಿತು. ಅನುಮೋದಿತ RMP-2015 ರ ವಲಯ ನಿಯಮಾವಳಿಗಳಲ್ಲಿ ಬರ್ಫರ್ ಪ್ರದೇಶವನ್ನು ಸಂಬಂಧಿಸಿದ ಸ್ಥಳೀಯ ಸಂಸ್ಥೆ / ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸಲು ಅದಕಾಶ ಇಲ್ಲದೇ ಇರುವುದನ್ನು ಸಭೆಯು ಗಮನಿಸಿತು. ಆದುದರಿಂದ ದಿನಾಂಕ 11.01.2013 ಮತ್ತು 19.02.2013 ರಂದು ಜರುಗಿದ 19 ನೇ ಮತ್ತು 20 ನೇ ಸೆನ್ಸಿಟೀವ್ ವಲಯ ಉಪಸಮಿತಿ ಸಭೆಗಳಲ್ಲಿ “ನಾಲಾ ಬರ್ಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.” ಎಂದು ವಿಧಿಸಲಾಗುತ್ತಿರುವ ಷರತ್ತನ್ನು ಈ ಪ್ರಕರಣದಲ್ಲಿ ಅಳವಡಿಸಿಕೊಳ್ಳಲು ತೀರ್ಮಾನಿಸಲಾಯಿತು. ಅದರಂತೆ ದಿನಾಂಕ 19.03.2013 ರಂದು ನಡೆದ 21 ನೇ ಸೆನ್ಸಿಟೀವ್ ವಲಯ ಉಪಸಮಿತಿ ಸಭೆಯ ನಡವಳಿಗಳನ್ನು ದೃಢೀಕರಿಸಿ ಸ್ಥಿರೀಕರಿಸಲಾಯಿತು.
B	ದಿನಾಂಕ 19.03.2013 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 21 ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸುವ ಬಗ್ಗೆ.
	ದಿನಾಂಕ 19.03.2013 ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 21 ನೇ ಸೆನ್ಸಿಟೀವ್ ವಲಯ ಉಪ-ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸಲಾಯಿತು.

ಠರಾವು ಸಂಖ್ಯೆ 159/2013, ದಿನಾಂಕ 20.09.2013.


ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಅಲ್ಲಾಳನಂದ್ರ ಗ್ರಾಮದ ಸರ್ವೆ ಸಂಖ್ಯೆ:57/2 ರಲ್ಲಿನ 00 ಎಕರೆ 16 ಗುಂಟೆ, 57/3 ರಲ್ಲಿನ 00 ಎಕರೆ 16 ಗುಂಟೆ ಹಾಗೂ 57/4 ರಲ್ಲಿನ 00 ಎಕರೆ 16.08 ಗುಂಟೆ ಪ್ರದೇಶಗಳನ್ನು ಒಳಗೊಂಡಂತೆ ಒಟ್ಟು 01 ಎಕರೆ 8.80 ಗುಂಟೆ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಿಕೊಡುವಂತೆ ಶ್ರೀ ಬಿ.ಶರತ್ ಚಂದ್ರ ರವರು ಕೋರಿರುವ ಬಗ್ಗೆ.

  
Commissioner



ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಅಲ್ಲಾಳಸಂದ್ರ ಕೆರೆಯಿಂದ ಗಸ್ತಿ ಕೆಂಪನಹಳ್ಳಿ ಕೆರೆಗೆ ಹೋಗುವ ಡೈನ್ ನ ದಕ್ಷಿಣ ಭಾಗದಲ್ಲಿದ್ದು, ಸದರಿ ಡೈನ್ Secondary drain ಆಗಿರುವುದರಿಂದ ಡೈನ್ ನ ಮಧ್ಯಭಾಗದಿಂದ 25 ಚ.ಮೀ. ಪ್ರದೇಶವನ್ನು "ಬಫರ್" ಕಾಯ್ದಿರಿಸಬೇಕೆಂಬ ಷರತ್ತು ವಿಧಿಸಿ ಹಾಗೂ ಈ ಕೆಳಕಂಡ ಷರತ್ತುಗಳೊಳಪಡಿಸಿ ಸೆನ್ಸಿಟೀವ್ ವರ್ಗೀಕರಣದಲ್ಲಿರುವ ಸರ್ವೆ ನಂ. 57/2, 3 ರಲ್ಲಿನ 16.08 ಗುಂಟೆ [1669.31 ಚ.ಮೀ] ಪ್ರದೇಶವನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.

  
**Commissioner**

10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.


11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ರರಾವು ಸಂಖ್ಯೆ 160/2013, ದಿನಾಂಕ 20.09.2013.

**ವಿಷಯ:** ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಮುನ್ನೇಕೊಳಾಲು ಗ್ರಾಮದ ಸರ್ವೆ ನಂ.69/1ಎ ರಲ್ಲಿನ 35 ಗುಂಟೆ ಅಥವಾ 3540.97 ಚ.ಮೀ. ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು, ಸದರಿ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಅರ್ಜಿದಾರರಾದ ಶ್ರೀ ಎಮ್.ಎನ್. ಮುನಿರಡ್ಡಿ ಇವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸಲ್ಲಿಸಿರುವ ಸರ್ವೆ ನಕ್ಷೆ ಮತ್ತು ಗ್ರಾಮ ನಕ್ಷೆ ರೀತ್ಯ ಪ್ರಶ್ನಿತ ಜಮೀನಿನಲ್ಲಿ ಯಾವುದೇ ನಾಲಾ ಪಂಕ್ತೀಕರಣ ಇಲ್ಲದೇ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರ ಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸೆನ್ಸಿಟೀವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.


1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.

  
Commissioner

4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 161/2013, ದಿನಾಂಕ 20.09.2013.

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಗುಂಜೂರು ಗ್ರಾಮದ ಸರ್ವೆ ನಂ.161 ಪೈಕಿ ರಲ್ಲಿನ 30 ಗುಂಟೆ ಅಥವಾ 3035.12 ಚ.ಮೀ. ಪ್ರದೇಶವು ವಸತಿ [ಪ್ರದಾನ] ಸೆನ್ಸಿಟೀವ್ ವಲಯದಲ್ಲಿದ್ದು, ಸದರಿ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಅರ್ಜಿದಾರರಾದ M/s.White Spring Estates Pvt Ltd., ಇವರು ಕೋರಿರುವ ಬಗ್ಗೆ.

  
Commissioner

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಗ್ರಾಮ ನಕ್ಷೆಯಲ್ಲಿರುವ ನಾಲಾ ಪಂಕ್ತೀಕರಣದಿಂದ ಸುಮಾರು 250 ಮೀ. ಗಳ ಅಂತರದಲ್ಲಿ ಇರುವುದನ್ನು ಹಾಗೂ ಸಲ್ಲಿಸಿರುವ ಗ್ರಾಮ ನಕ್ಷೆಯಲ್ಲಿ, ಸರ್ವೆ ನಕ್ಷೆಯಲ್ಲಿ ಮತ್ತು ಪಹಣಿಗಳ ರೀತ್ಯ ಪ್ರಶ್ನಿತ ಜಮೀನಿನಲ್ಲಿ ಯಾವುದೇ ನಾಲಾ ಪಂಕ್ತೀಕರಣ ಇಲ್ಲದೇ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ ಉದ್ದೇಶಿತ ವಸತಿ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸೆನ್ಸಿಟೀವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.

  
Commissioner


9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 162/2013, ದಿನಾಂಕ 20.09.2013.

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಮಾರಗೊಂಡನಹಳ್ಳಿ ಗ್ರಾಮದ ಸರ್ವೆ ನಂ 55 ರಲ್ಲಿ ವಸತಿ (ಪ್ರಧಾನ) ಸೆನ್ಸಿಟೀವ್ ವಲಯದಲ್ಲಿ ಇರುವ 1397.42 ಚ.ಮೀ (00 ಎಕರೆ - 13.80 ಗುಂಟೆ) ವಿಸ್ತೀರ್ಣದ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸುವಂತೆ ಶ್ರೀ ನಾರಾಯಣಸ್ವಾಮಿ, ಶ್ರೀ ರಾಘವಚಾರ್, ಶ್ರೀ ಗುರುದೇವ್ ರವರ GPA ದಾರರಾದ M/s Oceans Dwellings (P) Ltd ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶವು ವಾರಣಾಸಿ ಕೆರೆಮಿಂದ ಮಾರಗೊಂಡನಹಳ್ಳಿ ಕೆರೆಗೆ ಹೋಗುವ ಸೆಕೆಂಡರಿ ನಾಲಾ ಬಳಿಯಲ್ಲಿ ಇರುವುದನ್ನು ಹಾಗೂ ಸರ್ವೆ ನಕ್ಷೆ ಪ್ರಕಾರ ಸದರಿ ಪ್ರದೇಶದಲ್ಲಿ ಇತರೆ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ RMP-2015 ರ ಸೆಕೆಂಡರಿ ನಾಲಾದ ಮಧ್ಯಭಾಗದಿಂದ ಎರಡೂ ಬದಿಗಳಲ್ಲಿ ವಲಯ ನಿಯಮಾವಳಿಗಳ ರೀತ್ಯ ಕನಿಷ್ಠ 25 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಸದರಿ ಪ್ರದೇಶದಲ್ಲಿ ಉದ್ದೇಶಿತ ವಸತಿ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸೆನ್ಸಿಟೀವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.

  
Commissioner

2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.



Commissioner

ರರಾವು ಸಂಖ್ಯೆ 163/2013, ದಿನಾಂಕ 20.09.2013.

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಹೊರಮಾವು ಗ್ರಾಮದ ಸರ್ವೆ ನಂ 24/1 ರಲ್ಲಿ ಒಟ್ಟು 2023.60 ಚ.ಮೀ ಅಥವಾ 00ಎ-20ಗು ವಿಸ್ತೀರ್ಣದ ಪೈಕಿ ವಸತಿ (ಸೆನ್ಸಿಟೀವ್) ವಲಯದಲ್ಲಿ ಇರುವ 352.85 ಚ.ಮೀ ಅಥವಾ 00ಎ-03.5ಗು ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸಲ್ಲಿಸಿರುವ ಗ್ರಾಮ ನಕ್ಷೆ ಮತ್ತು ಸರ್ವೆ ನಕ್ಷೆಯಲ್ಲಿ ಪ್ರಶ್ನಿತ ಜಮೀನಿನಲ್ಲಿ ನಾಲಾ ಪಂಕ್ತೀಕರಣ ಇಲ್ಲದೇ ಇರುವುದನ್ನು ಹಾಗೂ ಗ್ರಾಮ ನಕ್ಷೆ ರೀತ್ಯ ಪ್ರಶ್ನಿತ ಜಮೀನಿನ ಹಿಂಭಾಗದಲ್ಲಿ ಹೊರಮಾವು ಅಗರ ಕೆರೆಯಿಂದ ಹೊರಮಾವು ಕೆರೆಗೆ ಹೋಗುವ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಹೊರಮಾವು ಅಗರ ಕೆರೆಯಿಂದ ಹೊರಮಾವು ಕೆರೆಗೆ ಹೋಗುವ ನಾಲಾವನ್ನು ಸೆಕೆಂಡರಿ ನಾಲಾ ಎಂದು ಪರಿಗಣಿಸಿ ನಾಲಾದ ಮಧ್ಯಭಾಗದಿಂದ ಕನಿಷ್ಠ 25 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಹಾಗೂ ಸದರಿ ಪ್ರದೇಶದಲ್ಲಿ ಉದ್ದೇಶಿತ ವಸತಿ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸೆನ್ಸಿಟೀವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.

  
**Commissioner**

6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಪಂಚ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 164/2013, ದಿನಾಂಕ 20.09.2013.

ವಿಷಯ: ಬೆಂಗಳೂರು ಜಿಲ್ಲೆ ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಮಾರಗೊಂಡನಹಳ್ಳಿ ಗ್ರಾಮದ ಸರ್ವೆ ನಂ. 36/1 ರಲ್ಲಿ ಒಟ್ಟು 20 ಗುಂಟೆ ಅಥವಾ 2023.40 ಚ.ಮೀ ವಿಸ್ತೀರ್ಣ ಪ್ರದೇಶದಲ್ಲಿ ಕೈಗಾರಿಕೆ (ಹೈಟೆಕ್) ಸೆನ್ಸಿಟೀವ್ ವಲಯದಲ್ಲಿ ಇರುವ 404.00 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶದಲ್ಲಿ ದಕ್ಷಿಣದ ಕಡೆಗೆ ತಿರುಪಾಳ್ಯ ಕೆರೆಗೆ ಲಗತ್ತಾಗಿರುವುದನ್ನು ಮತ್ತು ಸದರಿ ಪ್ರದೇಶದ ಮಧ್ಯಭಾಗದಲ್ಲಿ ಕೆರೆಗೆ ಹೋಗುವ Tertiary Nala ಪಂಕ್ತಿಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸಲ್ಲಿಸಿರುವ MOU ರ ರೀತ್ಯ ಸದರಿ

  
Commissioner



ಪ್ರದೇಶಕ್ಕೆ ಲಗತ್ತಾಗಿರುವ ಈಗಾಗಲೇ ಸೆನ್ಸಿಟೀವ್ ವಲಯದಿಂದ ಹೊರತುಪಡಿಸಿರುವ ಬೆಂಗಳೂರು ಜಿಲ್ಲೆ ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಮಾರಗೊಂಡನಹಳ್ಳಿ ಗ್ರಾಮದ ಸ.ನಂ.36/2, 37/1, 38/1, 38/9, 39/2 ಮತ್ತು 40/1 ರಲ್ಲಿನ 9 ಎಕರೆ 09 ಗುಂಟೆ ವಿಸ್ತೀರ್ಣದೊಂದಿಗೆ ಜಂಟಿಯಾಗಿ ಅಭಿವೃದ್ಧಿ ಪಡಿಸುವ, ಲಗತ್ತಾಗಿರುವ-ತಿರುಪಾಳ್ಯ ಕೆರೆಯ ಅಂಚಿನಿಂದ ಕನಿಷ್ಠ 30.ಮೀ ಅಂತರದ No Development Zone ಬಫರ್ Teriary ನಾಲಾದ ಮಧ್ಯಭಾಗದಿಂದ ಎರಡೂ ಬದಿಗಳಲ್ಲಿ ಕನಿಷ್ಠ 15ಮೀ ಅಂತರದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿದ ತ್ಯಾಜ್ಯ ನೀರನ್ನು ಹೊರ ಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸೆನ್ಸಿಟೀವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.

  
Commissioner

9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.


ರರಾವು ಸಂಖ್ಯೆ 165/2013, ದಿನಾಂಕ 20.09.2013.

ವಿಷಯ:- ಬೆಂಗಳೂರು ಜಿಲ್ಲೆ ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಗಟ್ಟಿಹಳ್ಳಿ ಗ್ರಾಮದ ಸರ್ವೆ ನಂ.56/ರ ಪೈಕಿ 58/1, 58/2, 58/3, 59/1, 59/2, 61/1, 61/2, 61/3, 61/4, 71/1, 71/2, 72, 73, 76/1, 78, 79 ರಲ್ಲಿನ 23ಎಕರೆ 13ಗುಂಟೆ ವಿಸ್ತೀರ್ಣದ ಪೈಕಿ 0-13 ಗುಂಟೆ ಖರಾಬು ಕಳೆದು ಉಳಿಕೆ 23-00 ಎಕರೆ ಪ್ರದೇಶದಲ್ಲಿನ ವಸತಿ (ಪ್ರಧಾನ) ಸೆನ್ಸಿಟಿವ್ ವಲಯದಲ್ಲಿ ಅಭಿವೃದ್ಧಿಗೆ ಅನುಮತಿಸಲು ಪರಿಗಣಿಸುವಂತೆ ಶ್ರೀ.ಎ.ರಾಮರೆಡ್ಡಿ ರವರು (ಸ್ವತ್ತಿನ ಮಾಲೀಕರು ವಿ.ವಿಜಯ್, ಹೆಚ್.ಪಿ.ಕೃಷ್ಣರೆಡ್ಡಿ, ವೇಣುಗೋಪಾಲ ರೆಡ್ಡಿ, ನಾರಾಯಣಪ್ಪ ಇತರರಿಗೆ ಜಿ.ಪಿ.ಎ ದಾರರು) ಇವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶವು ಗಟ್ಟಿಹಳ್ಳಿ ಕೆರೆಗೆ ಲಗತ್ತಾಗಿರುವುದನ್ನು ಹಾಗೂ ಸದರಿ ಗಟ್ಟಿಹಳ್ಳಿ ಕೆರೆಯಿಂದ ಹುಸ್ಕೂರು ಕೆರೆಗೆ ಹೋಗುವ ಎರಡು ಸೆಕೆಂಡರಿ ನಾಲಾಗಳ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಗಟ್ಟಿಹಳ್ಳಿ ಕೆರೆಯ ಅಂಚಿನಿಂದ ಕನಿಷ್ಠ 30.0ಮೀ ಅಂತರದ 'No Development Zone' ಬಫರ್ ಕಾಯ್ದಿರಿಸುವ, ಸದರಿ ಪ್ರದೇಶದಲ್ಲಿ ಹಾದು ಹೋಗುವ Secondary ನಾಲಾಗಳ ಮಧ್ಯಭಾಗದಿಂದ ಎರಡೂ ಬದಿಗಳಲ್ಲಿ ಕನಿಷ್ಠ 25.0ಮೀ ಅಂತರದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸೆನ್ಸಿಟಿವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

  
**COMMISSIONER**

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

  
Commissioner

ಲರಾವು ಸಂಖ್ಯೆ 166/2013, ದಿನಾಂಕ 20.09.2013.

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಹೊರಮಾವು ಅಗರ ಗ್ರಾಮದ ಸರ್ವೆ ನಂ 41/2 ಮತ್ತು 42/3 ರ ಒಟ್ಟು 06 ಎಕರೆ - 03 ಗುಂಟೆ ವಿಸ್ತೀರ್ಣದ ಪ್ರದೇಶದ ಫೈಕಿ Public Utilities (Sewage Water / Garbage Facility / Treatment Plant) ಸೆನ್ಸಿಟೀವ್ ವಲಯ ಹಾಗೂ ವಸತಿ ಸೆನ್ಸಿಟೀವ್ ವಲಯದಲ್ಲಿ ಇರುವ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ದಿನಾಂಕ 30.09.2011 ರಂದು ನಡೆದ ಪ್ರಾಧಿಕಾರದ ನಡೆದ ಪ್ರಾದಿಕಾರದ ಸೆನ್ಸಿಟೀವ್ ವಲಯ ಉಪ ಸಮಿತಿ ಸಭೆಯ ಲರಾವು ಸಂಖ್ಯೆ 63/2011 ರ ರೀತ್ಯ ಬೆಂಗಳೂರು ಜಲಮಂಡಳಿಯವರು ಯಾವುದೇ ಆಕ್ಷೇಪಣೆ ಇರುವುದಿಲ್ಲವೆಂದು ಹಾಗೂ ಪ್ರಸ್ತಾಪಿತ ಜಮೀನಿಗಿರುವ ಉಪಗಮನ ರಸ್ತೆ ಜಾಗವನ್ನು ಸಾರ್ವಜನಿಕ ರಸ್ತೆಯನ್ನಾಗಿ ಪರಿಗಣಿಸುವ ಬಗ್ಗೆ ಪ್ರಾಧಿಕಾರಕ್ಕೆ ನೋಂದಾಯಿಸಿ ಪರಿತ್ಯಾಜನಾ ಪತ್ರದ ಮೂಲಕ ಹಸ್ತಾಂತರಿಸಿಕೊಂಡಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸೆನ್ಸಿಟೀವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.

  
Commissioner

6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 167/2013, ದಿನಾಂಕ 20.09.2013.

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ನಾಗೊಂಡನಹಳ್ಳಿ ಗ್ರಾಮದ ಸರ್ವೆ ನಂ.90/1 ರ ಪೈಕಿ 01 ಎಕರೆ 25 ಗುಂಟೆ ಅಥವಾ 6576.11 ಚ.ಮೀ ವಿಸ್ತೀರ್ಣದ ಪ್ರದೇಶದ ಪೈಕಿ ಕೃಷಿ ಸೆನ್ಸಿಟೀವ್ ವಲಯದಲ್ಲಿರುವ 428.09 ಚ.ಮೀ ಮತ್ತು ವಸತಿ (ಪ್ರಧಾನ) ಸೆನ್ಸಿಟೀವ್ ವಲಯದಲ್ಲಿರುವ 6133.47 ಚ.ಮೀ ವಿಸ್ತೀರ್ಣ ಪ್ರದೇಶಗಳಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ.ಬಿ.ಚಿರಂಜೀವಿ ಬಿನ್ ಶ್ರೀ.ಬಿ.ಸಂಜೀವರೆಡ್ಡಿ ಇವರು ಕೋರಿರುವ ಬಗ್ಗೆ.

  
**Commissioner**

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶವು ದಕ್ಷಿಣ ಪಿನ್‌ಕೋಡ್ ನದಿಯಿಂದ ಸುಮಾರು 300 ಮೀ. ಅಂತರದಲ್ಲಿ ಇರುವುದನ್ನು ಸಬೆಯ ಗಮನಕ್ಕೆ ತರಲಾಯಿತು. ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿದ ತ್ಯಾಜ್ಯನೀರು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸೆನ್ಸಿಟೀವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.

  
Commissioner


10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಲರಾವು ಸಂಖ್ಯೆ 168/2013, ದಿನಾಂಕ 20.09.2013.

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಗುಂಜೂರು ಗ್ರಾಮದ ಸರ್ವೆ ನಂ.245/5(ಪಿ), 245/8, 9 ಮತ್ತು 245/10 ರಲ್ಲಿನ ಒಟ್ಟು 00 ಎಕರೆ 37 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ 02 ಗುಂಟೆ ಖರಾಬು ಕಳೆದು ಉಳಿಕೆ 00 ಎಕರೆ 35 ಗುಂಟೆ ವಿಸ್ತೀರ್ಣದ ಪೈಕಿ ಕೃಷಿ ಸೆನ್ಸಿಟೀವ್ ವಲಯದಲ್ಲಿ ಇರುವ 716.68 ಚ.ಮೀ ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವಂತೆ ಶ್ರೀ.ಎನ್ ಜಯರಾಮರೆಡ್ಡಿ ಮತ್ತು ಶ್ರೀ.ಎನ್ ರಾಜಾರೆಡ್ಡಿ ಇವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶವು ಗುಂಜೂರು ಕೆರೆಗೆ ಲಗತ್ತಾಗಿರುವುದನ್ನು ಹಾಗೂ ಗುಂಜೂರು ಕೆರೆಯಿಂದ ವರ್ತೂರು ಕೆರೆಗೆ ಹೋಗುವ ಸೆಕೆಂಡರಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಗುಂಜೂರು ಕೆರೆ ಅಂಚಿನಿಂದ ಕನಿಷ್ಠ 30 ಮೀ. ಅಂತರದ No Development Zone ಬಫರ್ ಕಾಯ್ದಿರಿಸುವ ಕೆರೆಯಿಂದ ಹೊರಹೋಗುವ ನಾಲಾದ ಮಧ್ಯಭಾಗದಿಂದ ಎರಡೂ ಬದಿಗಳಲ್ಲಿ 25 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯನೀರು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸೆನ್ಸಿಟೀವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.

  
**Commissioner**

2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳೆಸತಕ್ಕದ್ದು.

  
**Commissioner**



ಠರಾವು ಸಂಖ್ಯೆ 169/2013, ದಿನಾಂಕ 20.09.2013.

ವಿಷಯ:- ಗ್ರಾಮನಕ್ಷೆ ಮತ್ತು ಸರ್ವೆ ನಕ್ಷೆಗಳಲ್ಲಿ ಕುಂಟೆ ಎಂದು ಗುರುತಿಸಿರುವ Surface Water Body ಗಳಿಗೆ 30.00ಮೀ ಅಗಲದ 'No Development Zone' ಬಫರ್‌ನ್ನು ಅನ್ವಯಗೊಳಿಸಬೇಕೆ ಎಂಬ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ RMP -2015 ರ ವಲಯ ನಿಯಮ 4.12[ii] [iii] ರ ನಿಯಮಾವಳಿ ರೀತ್ಯ ಬಿಡಬೇಕಾಗಿರುವ 30 ಮೀ. ಅಗಲದ No Development Zone ಬಫರ್ ಅನ್ನು ಗ್ರಾಮ ನಕ್ಷೆ ಮತ್ತು ಕಂದಾಯ ದಾಖಲಾತಿಗಳಲ್ಲಿನ ಕುಂಟೆಗಳಿಗೆ ಅನ್ವಯಿಸದೇ, ಕಂದಾಯ ದಾಖಲಾತಿಗಳಲ್ಲಿ 'ಕೆರೆ' ಎಂದು ಗುರುತಿಸಿರುವ ಜಲ ಪ್ರದೇಶಗಳಿಗೆ ಮಾತ್ರ ಅನ್ವಯಿಸಿಕೊಳ್ಳಲು ತೀರ್ಮಾನಿಸಲಾಯಿತು. ಕಂದಾಯ ದಾಖಲೆಗಳಲ್ಲಿ 'ಕುಂಟೆ' ಎಂದು ಗುರುತಿಸಿರುವ ಹಾಗೂ ಈ ಕುಂಟೆಗಳಿಗೆ ಹೋಗುವ ನಾಲಾ ಪಂಕ್ತೀಕರಣಗಳನ್ನು ಯಥಾಸ್ಥಿತಿ ಕಾಯ್ದಿರಿಸಲು ತೀರ್ಮಾನಿಸಲಾಯಿತು.

ಠರಾವು ಸಂಖ್ಯೆ 170/2013, ದಿನಾಂಕ 20.09.2013.

ವಿಷಯ ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಯಲಹಂಕ ಗ್ರಾಮದ ಸರ್ವೆ ನಂ. 31/1-3, 32/1 ರಿಂದ 32/2, 33/1,2, 34/1,2,3, 35, 36, 38, 39, 41, 42, 43, 44 ಹಾಗೂ 45/1 ರಿಂದ 13 ಹಾಗೂ ಯಲಹಂಕ ಅಮಾನಿಕೆರೆ ಗ್ರಾಮದ ಸರ್ವೆ ನಂ. 1, 2/1 ರ ಪ್ರದೇಶಗಳನ್ನು ಒಳಗೊಂಡಂತೆ ಒಟ್ಟು 24 ಎಕರೆ 2.5 ಗುಂಟೆ ವಿಸ್ತೀರ್ಣದ [97376.67ಚ.ಮೀ. ] ಪ್ರದೇಶವು RMP 2015 ರಂತೆ ವಸತಿ [ಸೆನ್ಸಿಟೀವ್] ವರ್ಗೀಕರಣದಲ್ಲಿದ್ದು, ಸದರಿ ಪ್ರದೇಶವನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡುವಂತೆ ಮೇ: ಆಕ್ಟಿವ್ ಎಂಟರ್ ಪ್ರೈವೇಟ್ ರವರು ಕೋರಿರುವ ಬಗ್ಗೆ.


ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸ್ಥಳ ಪರಿಶೀಲನೆಗಾಗಿ ಮುಂಡೂಡಿದ್ದು, ದಿನಾಂಕ 26.09.2013 ರ ಸೆನ್ಸಿಟೀವ್ ವಲಯ ಉಪಸಮಿತಿ ಸಭೆಗೆ ಮಂಡಿಸಲು ತೀರ್ಮಾನಿಸಲಾಯಿತು.


  
**Commissioner**

ಠರಾವು ಸಂಖ್ಯೆ 171/2013, ದಿನಾಂಕ 20.09.2013.

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಅಟ್ಟೂರು ಗ್ರಾಮದ ಸರ್ವೆ ನಂ.68, 69/1(P), 69/2(p), 71/1, 71/2, 73(P), 74/1B, 75, 76, 77/1, 77/2, 78, 79, 80 ಮತ್ತು 82/2(P) ರಲ್ಲಿನ 15 ಎಕರೆ 28.75 ಗುಂಟೆ ಅಥವಾ 63,610.99 ಚ.ಮೀ. ವಿಸ್ತೀರ್ಣ ಪ್ರದೇಶದಲ್ಲಿ ವಸತಿ ಮುಖ್ಯ (ಸೆನ್ಸಿಟೀವ್) ವಲಯಕ್ಕೆ ಕಾಯ್ದಿರಿಸಿರುವ ಪ್ರದೇಶವಾದ 60499.85 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಿ ವಸತಿ ಉದ್ದೇಶಕ್ಕೆ ನಿಗದಿಪಡಿಸಲು ಮೆ: ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈ ಲಿ.,(ಶ್ರೀ. ಎ.ರಾಮಕೃಷ್ಣಪ್ಪ ಮತ್ತು ಇತರರಿಗೆ ಜಿ.ಪಿ.ಎದಾರರು) ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಹೆಚ್ಚಿನ ಚರ್ಚೆಗಾಗಿ ಮುಂದೂಡಲು ತೀರ್ಮಾನಿಸಲಾಯಿತು.

  
24/09/13  
ನಗರ ಯೋಜಕ ಸದಸ್ಯರು

  
ಆಯುಕ್ತರು

ಪರಿಷ್ಕೃತ ಮಾಸ್ಟರ್ ಪ್ಲಾನ್-2015 ರಲ್ಲಿ Sensitive Zone ಎಂದು ವರ್ಗೀಕರಿಸಿರುವ ಪ್ರದೇಶಗಳಲ್ಲಿನ ಅಭಿವೃದ್ಧಿಗಳಿಗೆ ಅನುಮತಿ ನೀಡುವ ಸಂಬಂಧ ದಿನಾಂಕ 26.09.2013 ರಂದು ಮುದ್ರಾಹ್ನ 3.00 ಘಂಟೆಗೆ ನಡೆದ 23 ನೇ ಉಪ-ಸಮಿತಿ ಸಭೆಯ ನಡವಳಿಗಳು

### ಹಾಜರಿದ್ದ ಸದಸ್ಯರು:

1..	ಶ್ರೀ. ಟಿ. ಶಾಮಭಟ್, ಐ.ಎ.ಎಸ್. ಅಧ್ಯಕ್ಷರು, ಉಪಸಮಿತಿ ಹಾಗೂ ಆಯುಕ್ತರು, ಬೆಂಗಳೂರು,
2..	ಶ್ರೀ ಎಸ್.ಬಿ. ಹೊನ್ನೂರ್, ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಬಹುಮಹಡಿಗಳ ಕಟ್ಟಡ, 4ನೇ ಹಂತ, ಡಾ: ಅಂಬೇಡ್ಕರ್ ವೀಧಿ, ಬೆಂಗಳೂರು
3..	ಶ್ರೀ ಎಸ್.ಬಿ. ಹೊನ್ನೂರ್, ಹೆಚ್ಚುವರಿ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಆಲಿ ಅಸ್ಕರ್ ರಸ್ತೆ ಬೆಂಗಳೂರು
4..	ಡಾ: ಚೌಡೇಗೌಡ ಹೆಚ್ಚುವರಿ ನಗರ ಯೋಜನಾ ನಿರ್ದೇಶಕರು, ಬೃ.ಬೆಂ.ಮಹಾನಗರ ಪಾಲಿಕೆ, ಬೆಂಗಳೂರು.
5.	ಶ್ರೀ.ಪಿ.ಎನ್.ನಾಯಕ್ ಅಭಿಯಂತರ ಸದಸ್ಯರು, ಬೆಂಗಳೂರು.
6.	ಪ್ರೊ. ಎಂ.ಎಸ್. ಮೋಹನ್ ಕುಮಾರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ ,ಬೆಂಗಳೂರು,
7.	ಪ್ರೊ. ಡಿ.ನಾಗೇಶ್ ಕುಮಾರ್ , ಸಿವಿಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ , ಬೆಂಗಳೂರು.
8.	ಮುಖ್ಯ ಅಭಿಯಂತರರು, [Incharge of Storm Water Drain, South,] ಬೃ. ಬೆಂ. ಮಹಾನಗರ ಪಾಲಿಕೆ, ಬೆಂಗಳೂರು. ಇವರ ಪರವಾಗಿ ಶ್ರೀ ಜಿ.ಎನ್. ಸದಾನಂದ, ಕಾರ್ಯಪಾಲಕ ಅಭಿಯಂತರರು, SWD, [ಯಲಹಂಕ ವಿಭಾಗ]
9.	ಶ್ರೀ. ಎ.ವಿ. ರಂಗೇಶ್, ನಗರ ಯೋಜಕ ಸದಸ್ಯರು,ಬೆಂಗಳೂರು

ಠರಾವು ಸಂಖ್ಯೆ 172/2013, ದಿನಾಂಕ 26.09.2013

000002

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಶೀಗೇಹಳ್ಳಿ ಗ್ರಾಮದ ಹೊಸ ಸರ್ವೆ ನಂ. 43/7 [ಹಳೇ ಸರ್ವೆ ನಂ. 43/4] ರ 20.08 ಗುಂಟೆ ವಿಸ್ತೀರ್ಣ ಪ್ರದೇಶದಲ್ಲಿ 0.08 ಗುಂಟೆ ಖರಾಬು ಹೊರತುಪಡಿಸಿ ಉಳಿದ 20 ಗುಂಟೆ ಅಥವಾ 2023.42 ಚ.ಮೀ. ವಿಸ್ತೀರ್ಣ ಪ್ರದೇಶದ ವೈಕಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿರುವ 738.18 ಚ.ಮೀ. ವಿಸ್ತೀರ್ಣ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ಬಿ.ಎನ್. ಜಯಪ್ರಕಾಶ್ ಬಿನ್ ದಿವಂಗತ ಬಿ.ಎನ್. ನರಸಿಂಹಯ್ಯ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಶೀಗೇಹಳ್ಳಿ ಕೆರೆಯಿಂದ ಎಲೆಮಲ್ಲಪ್ಪ ಶೆಟ್ಟಿ ಕೆರೆಗೆ ಹೋಗುವ ಸೆಕೆಂಡರಿ ನಾಲಾ ಪಂಕ್ತೀಕರಣದಿಂದ ಸುಮಾರು 100 ಮೀ. ಅಂತರದಲ್ಲಿ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸಲ್ಲಿಸಿರುವ ಪ್ರಮಾಣ ಪತ್ರದಂತೆ ಪ್ರಶ್ನಿತ ಜಮೀನನ್ನು ಜಂಟಿಯಾಗಿ ಅಭಿವೃದ್ಧಿ ಪಡಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅನುಸ್ಮರಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ 738.18 ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.


1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.

  
**Commissioner** 5/10

7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 173/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಶೀಗೇಹಳ್ಳಿ ಗ್ರಾಮದ ಹೊಸ ಸರ್ವೆ ನಂ. 97 ರ 35 ಗುಂಟೆ ಅಥವಾ 3540.99 ಚ.ಮೀ. ವಿಸ್ತೀರ್ಣ ಪ್ರದೇಶದ ಪೈಕಿ ಉಳಿದ 2337.25 ಚ.ಮೀ. ವಿಸ್ತೀರ್ಣವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು, ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ಪ್ರತಾಪ್ ತಂಬೂಚಟ್ಟಿ, ಮೇ: ಧನಶ್ರೀ ಎಸ್ಪೇಟ್ ಪ್ರೈ. ಲಿ. ರವರು ಕೋರಿರುವ ಬಗ್ಗೆ.

  
**Commissioner**

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶದ ದಕ್ಷಿಣಕ್ಕೆ ಎಲೆಮಲ್ಲಪ್ಪ ಶೆಟ್ಟಿ ಕೆರೆ ಮತ್ತು ಚಿಕ್ಕಬನಹಳ್ಳಿ ಕೆರೆಯಿಂದ ದಕ್ಷಿಣ ಪಿನಾಕಿನಿ ನದಿಗೆ ಸೇರುವ ಪೈಮರಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪೈಮರಿ ನಾಲಾದ ಮಧ್ಯಭಾಗದಿಂದ ವಲಯ ನಿಯಮಾವಳಿಗಳ ರೀತ್ಯ ಕನಿಷ್ಠ 50 ಮೀ. ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿರುವ 2337.25 ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.

  
**Commissioner**

9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 174/2013, ದಿನಾಂಕ 26.09.2013

ವಿಷಯ :-ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಕೈಕೊಂಡ್ರಹಳ್ಳಿ ಗ್ರಾಮದ ಸರ್ವೆ ನಂ.26/1,2 ಹಾಗೂ ಸರ್ವೆ ನಂ.27/1 ರಲ್ಲಿನ ಒಟ್ಟು 01 ಎಕರೆ 04 ಗುಂಟೆ ವಿಸ್ತೀರ್ಣದಲ್ಲಿ 00 ಎಕರೆ 01 ಗುಂಟೆ ಖರಾಬು ಹೊರತುಪಡಿಸಿ 01 ಎಕರೆ 03 ಗುಂಟೆ ವಿಸ್ತೀರ್ಣ ಪ್ರದೇಶದ ಪೈಕಿ ಕೈಗಾರಿಕೆ (ಹೈಟೆಕ್) ಸೆನ್ಸಿಟೀವ್ ವಲಯದಲ್ಲಿ 2294.16 ಚ.ಮೀ ವಿಸ್ತೀರ್ಣ ಇದ್ದು, ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವ ಬಗ್ಗೆ ಶ್ರೀ ಗೋವಿಂದರಾಜ್ ಜಂಟಿ ಅಭಿವೃದ್ಧಿದಾರರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಕೈಕೊಂಡ್ರಹಳ್ಳಿ ನೀರಿನ ಹರಿವಿನ ಕೆಳಭಾಗದಲ್ಲಿದ್ದು, ಬಳಿಯಲ್ಲಿ ಕೈಕೊಂಡ್ರ ಹಳ್ಳಿ ಕೆರೆಯಿಂದ ಸವಳು ಕೆರೆಗೆ ಹೋಗುವ ಸೆಕೆಂಡರಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ ಕೈಕೊಂಡ್ರ ಹಳ್ಳಿ ಕೆರೆಗೆ ಹೋಗುವ ಸೆಕೆಂಡರಿ ನಾಲಾದ ಮಧ್ಯಭಾಗದಿಂದ ವಲಯ ನಿಯಮಾವಳಿ ರೀತ್ಯ ಎರಡೂ ಬದಿಗಳಲ್ಲಿ ಕನಿಷ್ಠ 25 ಮೀ. ಅಂತರದ ನಾಲಾ ಬಫರ್ ಬಿಡುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕೃತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಕೈಗಾರಿಕೆ [ಹೈಟೆಕ್] ಸೆನ್ಸಿಟೀವ್ ವಲಯದಲ್ಲಿ ಇರುವ 2294.16ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

  
**Commissioner**

1. ನದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.

  
Commissioner



10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 175/2013, ದಿನಾಂಕ 26.09.2013

ವಿಷಯ :-ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಅಮಾನಿಬೆಳ್ಳಂದೂರುಖಾನೆ ಗ್ರಾಮದ ಸರ್ವೆ ನಂ.199 ರಲ್ಲಿನ ಒಟ್ಟು 01 ಎಕರೆ 04 ಗುಂಟೆ ವಿಸ್ತೀರ್ಣದಲ್ಲಿ 00 ಎಕರೆ 02 ಗುಂಟೆ ಖರಾಬು ಹೊರತುಪಡಿಸಿ, 01 ಎಕರೆ 02 ಗುಂಟೆ ಪ್ರದೇಶದ ಪೈಕಿ ಕೈಗಾರಿಕೆ (ಹೈಟೆಕ್) ಸೆನ್ಸಿಟೀವ್ ವಲಯದಲ್ಲಿ ಇರುವ 3053.83 ಚ.ಮೀ ವಿಸ್ತೀರ್ಣ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವ ಬಗ್ಗೆ ಶ್ರೀ.ಪಿ.ಎಂ ನಾಗರಾಜ್ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಬೆಳ್ಳಂದೂರು ಕೆರೆಯಿಂದ ವರ್ತೂರು ಕೆರೆಗೆ ಹೋಗುವ ಮುಖ್ಯ ನಾಲಾವನ್ನು ಸೇರುವ ಇನ್ನೊಂದು ನಾಲಾಗೆ ಲಗತ್ತಾಗಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ Tertiary Nala ಮಧ್ಯಭಾಗದಿಂದ ವಲಯ ನಿಯಮಾವಳಿ ರೀತ್ಯ ಎರಡೂ ಬದಿಗಳಲ್ಲಿ ಕನಿಷ್ಠ 15 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ಪೈಕಿ ಕೈಗಾರಿಕೆ [ಹೈಟೆಕ್] ಸೆನ್ಸಿಟೀವ್ ವಲಯದಲ್ಲಿ ಇರುವ 3053.83 ಚ.ಮೀ ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.

  
Commissioner

2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

  
Commissioner

ರರಾವು ಸಂಖ್ಯೆ 176/2013, ದಿನಾಂಕ 26.09.2013

ವಿಷಯ :-ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಅಮಾನಿಬೆಳ್ಳಂದೂರು ಖಾನೆ ಗ್ರಾಮದ ಸರ್ವೆ ನಂ. 205 ರ ಪೈಕಿ ರಲ್ಲಿನ 01 ಎಕರೆ 5 ½ ಗುಂಟೆ ಪ್ರದೇಶದಲ್ಲಿ 01 ಗುಂಟೆ ಖರಾಬು ಹೊರತುಪಡಿಸಿ, ಉಳಿಕೆ 01 ಎಕರೆ 4 ½ ಗುಂಟೆ ವಿಸ್ತೀರ್ಣದ ಪ್ರದೇಶ ಪೈಕಿ ಕೈಗಾರಿಕೆ (ಹೈಟೆಕ್) ಸೆನ್ಸಿಟೀವ್ ವಲಯದಲ್ಲಿ ಇರುವ 3447.18 ಚ.ಮೀ ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವ ಬಗ್ಗೆ ಶ್ರೀ.ಎಂ.ಪಿ ಮುನಿಯಪ್ಪ ಹಾಗೂ ಸೌಭಾಗ್ಯ ಕೋಂ ಲೇಟ್ ರವೀಂದ್ರ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಬೆಳ್ಳಂದೂರು ಕೆರೆಯಿಂದ ವರ್ತೂರು ಕೆರೆಗೆ ಹೋರುವ ಮುಖ್ಯ ನಾಲಾವನ್ನು ಸೇರುವ ಇನ್ನೊಂದು ನಾಲಾಗೆ ಲಗತ್ತಾಗಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ Tertiary Nala ಮಧ್ಯಭಾಗದಿಂದ ವಲಯ ನಿಯಮಾವಳಿ ರೀತ್ಯ ಎರಡೂ ಬದಿಗಳಲ್ಲಿ ಕನಿಷ್ಠ 15 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅನುಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ಪೈಕಿ ಕೈಗಾರಿಕೆ [ಹೈಟೆಕ್] ಸೆನ್ಸಿಟೀವ್ ವಲಯದಲ್ಲಿ ಇರುವ 3447.18 ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.

  
Commissioner

7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 177/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಅಮಾನಿ ಬೆಳ್ಳಂದೂರು ಖಾಸೆ ಗ್ರಾಮದ ಸರ್ವೆ ನಂ. 240/4, 240/6 ಹಾಗೂ 241/2 ರಲ್ಲಿ 01 ಎಕರೆ 27 ಗುಂಟೆ ಮತ್ತು ಪಣತ್ತೂರು ಗ್ರಾಮದ ಸರ್ವೆ ನಂ. 13 ರಲ್ಲಿ 19 ಗುಂಟೆ ಒಟ್ಟು 02 ಎಕರೆ 06 ಗುಂಟೆ ಪ್ರದೇಶ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇದ್ದು, ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ M/S. Upstate Projects ರವರು ಕೋರಿರುವ ಬಗ್ಗೆ.

  
Commissioner

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಪ್ರಶ್ನಿತ ಜಮೀನುಗಳು ಬೆಳ್ಳಂದೂರು ಕೆರೆಯಿಂದ ವರ್ತೂರು ಕೆರೆಗೆ ಹೋಗುವ ಮುಖ್ಯ ನಾಲಾದಿಂದ ಸುಮಾರು 110 ಮೀ. ಅಂತರದಲ್ಲಿ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿದ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ ಪ್ರಶ್ನಿತ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.

  
Commissioner

9. ಪ್ರಸ್ತಾಪಿತ, ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 178/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ ಬೆಳ್ಳಂದೂರು ಅಮಾನಿಖಾನೆ ಗ್ರಾಮದ ಸರ್ವೆ ನಂ. 323/3 ರಲ್ಲಿನ 14 ಗುಂಟೆ ಪ್ರದೇಶವನ್ನು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇದ್ದು, ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ಶ್ರೀವತ್ಸ ಜೆ. ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ವಿಷಯ ಟಿಪ್ಪಣಿಯೊಂದಿಗೆ ಸಲ್ಲಿಸಿರುವ ಪ್ರಶ್ನಿತ ಪ್ರದೇಶದ ಸರ್ವೆ ನಕ್ಷೆಯಲ್ಲಿ ಪ್ರಶ್ನಿತ ಜಮೀನಿಗೆ ಉಪಗಮನ ರಸ್ತೆ ಕುರಿತು "ಹಳ್ಳದಲ್ಲಿ ರಸ್ತೆಯಾಗಿದೆ" ಎಂದು ನಮೂದಿಸಿರುವುದನ್ನು ಸಭೆಯ ಗಮನಿಸಿ ಈ ಬಗ್ಗೆ ಕಂದಾಯ ಇಲಾಖೆಯಿಂದ ಅಗತ್ಯ ಮಾಹಿತಿಯನ್ನು ಪಡೆದು ನಂತರ ಪರಿಗಣಿಸುವ ಸಲುವಾಗಿ ಸದರಿ ಪ್ರಸ್ತಾವನೆಯನ್ನು ಮುಂದೂಡಲು ತೀರ್ಮಾನಿಸಲಾಯಿತು.

ಠರಾವು ಸಂಖ್ಯೆ 179/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್. ಪುರಂ ಹೋಬಳಿ, ಕುಂದಲಹಳ್ಳಿ ಗ್ರಾಮದ ಸರ್ವೆ ನಂ. 93 ರ 03 ಎಕರೆ 05 ಗುಂಟೆ ಅಥವಾ 12646.32 ಚ.ಮೀ. ಪೈಕಿ ಕೈಗಾರಿಕೆ [ಹೈಟೆಕ್] ಸೂಕ್ಷ್ಮ ವಲಯದಲ್ಲಿರುವ 10642.21 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಸೂಕ್ಷ್ಮ ವಲಯದಿಂದ ಹೊರತುಪಡಿಸುವಂತೆ ಅರ್ಜಿದಾರರಾದ ಶ್ರೀ ಎನ್. ವಿವೇಕಾನಂದ ರೆಡ್ಡಿ ಕೋರಿರುವ ಬಗ್ಗೆ.

  
Commissioner

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಜಮೀನಿಗೆ ಉಪಗಮನ ರಸ್ತೆಯು ಅಧಿಕ ಶಕ್ತಿ ವಿದ್ಯುತ್ ಮಾರ್ಗದ ಕೆಳಭಾಗದಲ್ಲಿ ಇರುವ ಬಗ್ಗೆ ಹಾಗೂ ಈ ರಸ್ತೆಯು ಸಾರ್ವಜನಿಕ ರಸ್ತೆ ಆಗಿರುವ ಬಗ್ಗೆ ಸಂಬಂಧಿತ ಬ್ಯು.ಬೆಂ.ಮ.ನ.ಪಾಲಿಕೆ ಯಿಂದ ದೃಢೀಕರಣ ಪತ್ರ ಪಡೆಯಲು ಹಾಗೂ ಈ ರಸ್ತೆಗೆ ಲಗತ್ತಾಗಿ ಅರ್ಜಿದಾರರ ಜಮೀನಿಗೆ ಇರುವ Frontage ಬಗ್ಗೆ ವಿವರಣೆಯನ್ನು ಪಡೆದು ನಂತರ ಪರಿಗಣಿಸುವ ಸಲುವಾಗಿ ಸದರಿ ಪ್ರಸ್ತಾವನೆಯನ್ನು ಮುಂದೂಡಲು ತೀರ್ಮಾನಿಸಲಾಯಿತು.

ರರಾವು ಸಂಖ್ಯೆ 180/2013, ದಿನಾಂಕ 26.09.2013

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಕಲ್ಕೆರೆ ಗ್ರಾಮದ ಸರ್ವೆ ನಂ 327 ಮತ್ತು 328 ರಲ್ಲಿ ಒಟ್ಟು 02ಎ-16.75ಗು ಅಥವಾ 9788.2 ಚ.ಮೀ ವಿಸ್ತೀರ್ಣದ ಪೈಕಿ ವಸತಿ ಸೆನ್ಸಿಟೀವ್ ವಲಯದಲ್ಲಿರುವ 6528.8 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ಕೆ.ಎಸ್.ಜುಂಜಪ್ಪ ಇವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಗ್ರಾಮ ನಕ್ಷೆಯ ರೀತ್ಯ ನಾಲಾ ಪಂಕ್ತೀಕರಣವು ಪ್ರಶ್ನಿತ ಜಮೀನಿನ ಉತ್ತರ ಭಾಗದಲ್ಲಿ ಪ್ರಶ್ನಿತ ಜಮೀನಿಗೆ ಲಗತ್ತಾಗಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದ ಉತ್ತರ ಭಾಗದಲ್ಲಿ ಇರುವ ಕಲ್ಕೆರೆ ಕೆರೆಗೆ ಹೋಗುವ ನಾಲಾವನ್ನು ಸೆಕೆಂಡರಿ ನಾಲಾ ಎಂದು ಪರಿಗಣಿಸಿ, ನಾಲಾ ಮಧ್ಯ ಭಾಗದಿಂದ ಕನಿಷ್ಠ 25 ಮೀ. ಅಂತರದ ನಾಲಾ ಬಫರ್ ಬಿಡುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ಪೈಕಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ 6528.8 ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮುಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.

  
Commissioner

4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳೆಸತಕ್ಕದ್ದು.

  
**Commissioner**



ಠರಾವು ಸಂಖ್ಯೆ 181/2013, ದಿನಾಂಕ 26.09.2013

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ದೊಡ್ಡಕನ್ನಲ್ಲಿ ಗ್ರಾಮದ ಸರ್ವೆ ನಂ. 39/5 ರಲ್ಲಿನ 0 ಎಕರೆ 7 ಗುಂಟೆ ಹಾಗೂ ಹಾಲನಾಯಕನಹಳ್ಳಿ ಗ್ರಾಮದ ಸರ್ವೆ ನಂ. 13/4 ರಲ್ಲಿನ 0ಎಕರೆ 13 ಗುಂಟೆ ಮತ್ತು 13/5 ರಲ್ಲಿನ 0ಎಕರೆ 14 ಗುಂಟೆ ಒಟ್ಟಾರೆ 0ಎಕರೆ 35 ಗುಂಟೆ ಪೈಕಿ 0ಎ 01 ಗುಂಟೆ ದಾರಿ ಖರಾಬು ಕಳೆದು ಉಳಿಕೆ 00ಎಕರೆ 34 ಗುಂಟೆ ವಿಸ್ತೀರ್ಣದ ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು, ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ವೆಂಕಟಸ್ವಾಮಿ ರೆಡ್ಡಿ ಹಾಗೂ ಇತರರಿಗೆ ಜಿಪಿಎ ದಾರರಾದ ಶ್ರೀ ಆರ್. ಸುರೇಂದ್ರ ಮತ್ತು ಅರುಣ್ ವಿಶ್ವನಾಥ್ ಇವರು ಕೋರಿರುವ ಬಗ್ಗೆ.

\*\*\*\*

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಹಾಲನಾಯಕನಹಳ್ಳಿ ಕೆರೆಯಿಂದ ಸುಮಾರು 400 ಮೀ. ಅಂತರದಲ್ಲಿ ಹಾಗೂ ದೊಡ್ಡಕನ್ನಲ್ಲಿ ಕೆರೆಯಿಂದ ಸುಮಾರು 550 ಮೀ. ಅಂತರದಲ್ಲಿರುವುದನ್ನು ಹಾಗೂ ಸಲ್ಲಿಸಿರುವ ಗ್ರಾಮ ನಕ್ಷೆಯ ರೀತ್ಯ ದೊಡ್ಡಕನ್ನಲ್ಲಿ ಗ್ರಾಮದ ಸರ್ವೆ ನಂ. 39 ರಲ್ಲಿ ಇತರೆ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ ಗ್ರಾಮ ನಕ್ಷೆಯಂತೆ ಇರುವ ಇತರೆ ನಾಲಾ ಪಂಕ್ತೀಕರಣವನ್ನು ಯಥಾಸ್ಥಿತಿ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ ಪ್ರಶ್ನಿತ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.

  
Commissioner

5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ರರಾವು ಸಂಖ್ಯೆ 182/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್. ಪುರಂ ಹೋಬಳಿ ಶೀಗೆಹಳ್ಳಿ ಗ್ರಾಮದ ಸರ್ವೆ ನಂ. 39 ರ 29 ಗುಂಟೆ ಅಥವಾ 2933.95 ಚ.ಮೀ. ವಿಸ್ತೀರ್ಣ ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀಮತಿ ಜಯಮ್ಮ ಕೋಂ ಶ್ರೀ ಮಾರೇಗೌಡ ರವರು ಕೋರಿರುವ ಬಗ್ಗೆ.

  
Commissioner

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಜಮೀನಿನ ಉತ್ತರಕ್ಕೆ 35 ಮೀ. ಅಂತರದಲ್ಲಿ ಶೀಗೇಹಳ್ಳಿ ಕೆರೆಯಿಂದ ಎಲೆಮಲ್ಲಪ್ಪ ಶೆಟ್ಟಿ ಕೆರೆಗೆ ಹೋಗುವ ಸೆಕೆಂಡರಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಜಮೀನಿನಲ್ಲಿ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕೃತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ವಸತಿ [ಪ್ರದಾನ] ಸೆನ್ಸಿಟೀವ್ ವಲಯದಲ್ಲಿ ಇರುವ ಪ್ರಶ್ನಿತ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.

  
**Commissioner**

9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 183/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ ಅಮಾನಿಬೆಳ್ಳಂದೂರು ಗ್ರಾಮದ ಸರ್ವೆ ನಂ. 323/2 ರಲ್ಲಿನ 01 ಕರೆ 04 ಗುಂಟೆ ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀಮತಿ ಮುನಿಯಮ್ಮ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಜಮೀನು ಗ್ರಾಮ ನಕ್ಷೆಯ ರೀತ್ಯ ವರ್ತೂರು ಕೆರೆಯ ನೀರಿನ ಹರಿವಿನ ಮೇಲ್ಭಾಗದಲ್ಲಿದ್ದು, ಕೆರೆಯ ಅಂಚಿನಿಂದ ಸುಮಾರು 100 ಮೀ. ಅಂತರದಲ್ಲಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕೃತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ ಪ್ರಶ್ನಿತ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.

  
Commissioner

3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

*Balu*  
Commissioner

ಠರಾವು ಸಂಖ್ಯೆ 184/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ ಸಿದ್ಧಾಪುರ ಗ್ರಾಮದ ಸರ್ವೆ ನಂ. 10, 11/1, 11/2, 12/1, 12/2ಎ, 13/1, 13/2, 25/1ಎ, 25/1ಬಿ, 25/2ಎ, 25/2ಬಿ ರಲ್ಲಿನ ಒಟ್ಟು 09 ಎಕರೆ 18.04 ಗುಂಟೆ ವಿಸ್ತೀರ್ಣ ಪ್ರದೇಶದಲ್ಲಿ 0ಎಕರೆ 16 ಗುಂಟೆ ಖರಾಬು ಹೊರತುಪಡಿಸಿ 09 ಎಕರೆ 2.04 ಗುಂಟೆ ಅಥವಾ 36644.04 ಚ.ಮೀ. ವಿಸ್ತೀರ್ಣ ಪ್ರದೇಶದ ಪೈಕಿ ಕೈಗಾರಿಕೆ [ಹೈಟೆಕ್] ಸೆನ್ಸಿಟೀವ್ ವಲಯದಲ್ಲಿರುವ 3836.95 ಚ.ಮೀ. ವಿಸ್ತೀರ್ಣ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀಮತಿ ಎನ್. ರುಕ್ಮಿಣಿ ಕೋಂ ಲೇಟ್ ನಾಗರಾಜ್ ಇವರು [ಮೇ: ಬ್ರಿಗೇಡ್ ಎಂಟರ್ ಪ್ರೈವೇಟ್ ಲಿ., ರವರಿಗೆ ಜಿಪಿಎ ದಾರರು ] ಇವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಜಮೀನು ಗ್ರಾಮ ನಕ್ಷೆಯಂತೆ ಸಿದ್ಧಾಪುರ ಕೆರೆಗೆ ಲಗತ್ತಾಗಿರುವುದನ್ನು ಹಾಗೂ ಸಿದ್ಧಾಪುರ ಕೆರೆಯಿಂದ ಹೊರಹೋಗುವ ಸೆಕೆಂಡರಿ ನಾಲಾ ಪಂಕ್ತೀಕರಣ ಬಳಿಯಲ್ಲಿ ಇರುವುದನ್ನು, ಗ್ರಾಮ ನಕ್ಷೆ ಮತ್ತು ಸರ್ವೆ ನಕ್ಷೆಯಂತೆ ಸರ್ವೆ ನಂ. 13/1 ರಲ್ಲಿ ನಾಲಾ ಖರಾಬು ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಗ್ರಾಮ ನಕ್ಷೆಯ ರೀತ್ಯ ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಸಿದ್ಧಾಪುರ ಕೆರೆಯ ಅಂಚಿನಿಂದ ಸುಮಾರು 30 ಮೀ. ಅಂತರದ No Development Zone ಬಫರ್ ಬಿಡುವ, ಸೆಕೆಂಡರಿ ನಾಲಾದ ಮಧ್ಯಭಾಗದಿಂದ ಕನಿಷ್ಠ 25 ಮೀ. ಅಂತರ ನಾಲಾ ಬಫರ್ ಸರ್ವೆ ನಕ್ಷೆ, ಗ್ರಾಮ ನಕ್ಷೆಯಂತೆ ಇರುವ ನಾಲಾದ ಮಧ್ಯಭಾಗದಿಂದ ಕನಿಷ್ಠ 15 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಸದರಿ ಪ್ರದೇಶದಲ್ಲಿ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ಪೈಕಿ ಕೈಗಾರಿಕೆ [ಹೈಟೆಕ್] ಸೆನ್ಸಿಟೀವ್ ವಲಯದಲ್ಲಿ ಇರುವ 3836.95 ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾದಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.

  
**Commissioner**

4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ರರಾವು ಸಂಖ್ಯೆ 185/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ ಪಣತ್ತೂರು ಗ್ರಾಮದ ಸರ್ವೆ ನಂ. 11 ರಲ್ಲಿನ 13ಗುಂಟೆ ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ರತನ್ ಲಾಲ್ ಮತ್ತು ಶ್ರೀ ತಾರಾ ಚಂದ್ ರವರು ಕೋರಿರುವ ಬಗ್ಗೆ.

  
Commissioner

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಪಣತ್ತೂರು ಕೆರೆಯಿಂದ ಹೊರಹೋಗುವ ಸೆಕೆಂಡರಿ ನಾಲಾ ಪಂಕ್ತೀಕರಣದಿಂದ ಸುಮಾರು 100 ಮೀ. ಅಂತರದಲ್ಲಿರುವುದನ್ನು ಮತ್ತು ಗ್ರಾಮ ನಕ್ಷೆ, ಸರ್ವೆ ನಕ್ಷೆಯಂತೆ ಪ್ರಶ್ನಿತ ಜಮೀನಿನ ದಕ್ಷಿಣ ದಿಕ್ಕಿನಲ್ಲಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಶ್ನಿತ ಜಮೀನಿನಲ್ಲಿ ಗ್ರಾಮ ನಕ್ಷೆ, ಸರ್ವೆ ನಕ್ಷೆ ರೀತ್ಯ ಇರುವ ಇತರೆ ನಾಲಾ ಪಂಕ್ತೀಕರಣವನ್ನು ಯಥಾಸ್ಥಿತಿ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅನುಸ್ಮರಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ವಸತಿ [ಪ್ರದಾನ] ಸೆನ್ಸಿಟೀವ್ ವಲಯದಲ್ಲಿ ಇರುವ ಪ್ರಶ್ನಿತ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.

  
Commissioner



9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 186/2013, ದಿನಾಂಕ 26.09.2013

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಮೇಡಹಳ್ಳಿ ಗ್ರಾಮದ ಸರ್ವೆ ನಂ.73/1 [ಖಾತೆ ಸಂಖ್ಯೆ 870] ರ 26 ಗುಂಟೆ ಅಥವಾ 2630.43ಚ.ಮೀ. ವಿಸ್ತೀರ್ಣದ ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು, ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ಪೆರುಮಲ್ಲ ವೆಂಕಟೇಶ್ ಬಿನ್ ಪಿ.ಚಿನ್ನಸ್ವಾಮಿ ಶೆಟ್ಟಿ ಮತ್ತು ಇತರರು, (ಶ್ರೀ ಕೃಷ್ಣಮೂರ್ತಿ ಮೆ|| ಮೆಂ.ಕೆ. ಬಿಲ್ಡರ್ಸ್ ರವರಿಗೆ ಜಿ.ಪಿ.ಎ ದಾರರು) ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಗ್ರಾಮ ನಕ್ಷೆಯ ರೀತ್ಯ ಪ್ರಸ್ತುತ ಜಮೀನಿನ ದಕ್ಷಿಣಕ್ಕೆ ಸುಮಾರು 12 ರಿಂದ 15 ಮೀ. ಅಂತರದಲ್ಲಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಗ್ರಾಮ ನಕ್ಷೆ, ವಾಸ್ತಾವಾಂಶದಂತೆ ಇರುವ ನಾಲಾ ಪಂಕ್ತೀಕರಣದ ಮಧ್ಯೆ ಭಾಗದಿಂದ ಎರಡೂ ಬದಿಗಳಲ್ಲಿ ವಲಯ ನಿಯಮಾವಳಿ ರೀತ್ಯ ಕನಿಷ್ಠ 25 ಮೀ. ಅಂತರದ ನಾಲಾ ಬಫರ್, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಪರತ್ತುಗಳಿಗೆ ಒಳಪಟ್ಟು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ ಪ್ರಸ್ತುತ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.

  
Commissioner

2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

  
Commissioner

ಠರಾವು ಸಂಖ್ಯೆ 187/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್. ಪುರಂ ಹೋಬಳಿ, ಶೀಗೇಹಳ್ಳಿ ಗ್ರಾಮದ ಸರ್ವೆ ನಂ. 37/1 ರಲ್ಲಿನ 1871.74 ಚ.ಮೀ. ವಿಸ್ತೀರ್ಣ ಪ್ರದೇಶದ ಪೈಕಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿರುವ 1012.07 ಚ.ಮೀ. ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ಟಿ. ಜನಾರ್ಥನ್ ರಾವ್ ಮತ್ತು ಇತರರು ಮೇ. ಪ್ರಕೃತಿ ಬಿಲ್ಡಿಂಗ್ ಇವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶದ ಉತ್ತರಕ್ಕೆ ಶೀಗೇಹಳ್ಳಿ ಕೆರೆಯಿಂದ ಎಲೆಮಲ್ಲಪ್ಪನಶೆಟ್ಟಿ ಕೆರೆಗೆ ಸೆಕೆಂಡರಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಶ್ನಿತ ಜಮೀನಿನ ಉತ್ತರಕ್ಕೆ ಇರುವ ಸೆಕೆಂಡರಿ ನಾಲಾದ ಮಧ್ಯ ಭಾಗದಿಂದ ಕನಿಷ್ಠ 25ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅನುಸ್ಮರಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ಪೈಕಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ 1012.07 ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.

  
**Commissioner**

7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 188/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ ಚನ್ನನಂದ್ರ ಗ್ರಾಮದ ಸರ್ವೆ ನಂ. 34/2 ರ 18 ಗುಂಟೆ ಅಥವಾ 1821.07 ಚ.ಮೀ. ವಿಸ್ತೀರ್ಣದ ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀಮತಿ ಭೀಮಣ್ಣ ರವರು ಕೋರಿರುವ ಬಗ್ಗೆ.

  
**Commissioner**

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಜಮೀನಿನ ಪೂರ್ವಕ್ಕೆ ಸುಮಾರು 140 ಮೀ. ಅಂತರದಲ್ಲಿ ದಕ್ಷಿಣ ಪಿನಾಕಿನಿ ನದಿಯ ಪೈಮರಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅನುಸ್ಮರಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ ಪ್ರಶ್ನಿತ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.

  
**Commissioner**

10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 189/2013, ದಿನಾಂಕ 26.09.2013

ವಿಷಯ :- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಅಮಾನಿಬೆಳ್ಳಂದೂರು ಖಾನೆ ಗ್ರಾಮದ ಸರ್ವೆ ನಂ.188/4 ಮತ್ತು 187/2 ರಲ್ಲಿನ 02 ಎಕರೆ 01 ಗುಂಟೆಯಲ್ಲಿ 1 ½ ಗುಂಟೆ ಖರಾಬು ಕಳೆದು ಉಳಿಕೆ 01 ಎಕರೆ 39 ½ ಗುಂಟೆ ಪ್ರದೇಶ ವೈಕಿ ಕೈಗಾರಿಕೆ (ಹೈಟೆಕ್) ಸೆನ್ಸಿಟೀವ್ ವಲಯದಲ್ಲಿ 6802.85 ಚ.ಮೀ ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀಮತಿ ಡಿ.ರುಕ್ಮಿಣಿ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಬೆಳ್ಳಂದೂರು ಕೆರೆಯಿಂದ ವರ್ತೂರು ಕೆರೆಗೆ ಹೋಗುವ ಮುಖ್ಯ ನಾಲಾಗೆ ಸೇರುವ ಇನ್ನೊಂದು ನಾಲಾಗೆ ಲಗತ್ತಾಗಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ Tertiary Nala ದ ಮಧ್ಯ ಭಾಗದಿಂದ ವಲಯ ನಿಯಮಾವಳಿ ರೀತ್ಯ ಎರಡೂ ಬದಿಗಳಲ್ಲಿ ಕನಿಷ್ಠ 15 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ವೈಕಿ ಕೈಗಾರಿಕೆ [ಹೈಟೆಕ್] ಸೆನ್ಸಿಟೀವ್ ವಲಯದಲ್ಲಿ ಇರುವ 6802.85 ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ಸಕ್ಷ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.

  
Commissioner

3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

  
**Commissioner**

ಠರಾವು ಸಂಖ್ಯೆ 190/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ ಭೋಗನಹಳ್ಳಿ ಗ್ರಾಮದ ಸರ್ವೆ ನಂ. 6/4 ಮತ್ತು 9/1 ರಲ್ಲಿನ 03 ಎಕರೆ 12 ಗುಂಟೆ ಪ್ರದೇಶದ ವೈಕಿ 8602.75 ಚ.ಮೀ. ವಿಸ್ತೀರ್ಣದ ಪ್ರದೇಶವು ಕೈಗಾರಿಕೆ [ಹೈಟೆಕ್] ಸೆನ್ಸಿಟೀವ್ ವಲಯದಲ್ಲಿದ್ದು, ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀಮತಿ ಶಾಂತಮ್ಮ ಮತ್ತು ಇತರರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಜಮೀನಿನ ಪೂರ್ವ ದಿಕ್ಕಿನಲ್ಲಿ ಭೋಗನಹಳ್ಳಿ ಕೆರೆಯಿಂದ ಪಣತ್ತೂರು ಕೆರೆಗೆ ಹೋಗುವ ಸೆಕೆಂಡರಿ ನಾಲಾ ಪಂಕ್ತೀಕರಣ ಇರುವುದನ್ನು ಸಲ್ಲಿಸಿರುವ Total Station Survey ನಕ್ಷೆಯಲ್ಲಿ ಪ್ರಶ್ನಿತ ಜಮೀನಿಗೆ ಉಪಗಮನ ರಸ್ತೆಯನ್ನು ಸಮರ್ಪಕವಾಗಿ ಗುರುತಿಸದೇ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಅರ್ಜಿದಾರರಿಂದ ಸರಿಯಾದ Total Station Survey ನಕ್ಷೆ ಪಡೆದು ನಂತರ ಸದರಿ ಪ್ರದೇಶದ ಪೂರ್ವ ದಿಕ್ಕಿನಲ್ಲಿರುವ ಸೆಕೆಂಡರಿ ನಾಲಾ ಮಧ್ಯಭಾಗದಿಂದ ವಲಯ ನಿಯಮಾವಳಿಯ ರೀತ್ಯ ಕನಿಷ್ಠ 25 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕೃತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಕೈಗಾರಿಕೆ [ಹೈಟೆಕ್] ಸೆನ್ಸಿಟೀವ್ ವಲಯದ ಇರುವ 8602.75 ಚ.ಮೀ ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.

  
Commissioner



7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 191/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ ಅಮಾನಿಬೆಳ್ಳಂದೂರು ಖಾನೆ ಗ್ರಾಮದ ಸರ್ವೆ ನಂ. 327/2 ರಲ್ಲಿನ 10 ಗುಂಟೆ ವಿಸ್ತೀರ್ಣದ ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು, ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ಸೀನಪ್ಪ ರವರು ಕೋರಿರುವ ಬಗ್ಗೆ.

  
Commissioner

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ವರ್ತೂರು ಕಡೆಗೆ ನೀರಿನ ಹರಿವಿನ ಮೇಲ್ಭಾಗದಲ್ಲಿದ್ದು, ಗ್ರಾಮ ನಕ್ಷೆ ರೀತ್ಯ ಕೆರೆಯ ಅಂಚಿನಿಂದ ಸುಮಾರು 100 ಮೀ. ಅಂತರದಲ್ಲಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ ಪ್ರಶ್ನಿತ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.

  
Commissioner

9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ರರಾವು ಸಂಖ್ಯೆ 192/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ ಅಮಾನಿಬೆಳ್ಳಂದೂರು ಖಾನೆ ಗ್ರಾಮದ ಸರ್ವೆ ನಂ. 327/1 ರಲ್ಲಿನ 20 ಗುಂಟೆ ಮತ್ತು 326 ರಲ್ಲಿ 01 ಎಕರೆ, ಒಟ್ಟು 01 ಎಕರೆ 20 ಗುಂಟೆ ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ಅಶ್ವಥನಾರಾಯಣರೆಡ್ಡಿ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ವರ್ತೂರು ಕೆರೆಯ ನೀರಿನ ಕೆರೆಯ ಮೇಲ್ಭಾಗದಲ್ಲಿದ್ದು, ಗ್ರಾಮ ನಕ್ಷೆಯ ರೀತ್ಯ ಕೆರೆಯ ಅಂಚಿಗೆ ಲಗತ್ತಾಗಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶಕ್ಕೆ ಲಗತ್ತಾಗಿರುವ ವರ್ತೂರು ಕೆರೆಯ ಅಂಚಿನಿಂದ ಕನಿಷ್ಠ 30 ಮೀ. ಅಂತರದ 'No. Development Zone' ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕೃತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ ಪ್ರಶ್ನಿತ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.

  
Commissioner

000018

2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.


  
Commissioner

ರರಾವು ಸಂಖ್ಯೆ 193/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ ಬೆಳ್ಳಂದೂರು ಅಮಾನಿಖಾನೆ ಗ್ರಾಮದ ಸರ್ವೆ ನಂ. 251/2 ರಲ್ಲಿನ 01 ಎಕರೆ 09 ಗುಂಟೆ ವಿಸ್ತೀರ್ಣದ ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು, ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀಮತಿ ಬಿ.ವಿ. ಸರಸ್ವತಮ್ಮ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಜಮೀನಿಗೆ ಲಗತ್ತಾಗಿರುವ RMP-2015 ರ ರೀತ್ಯ ಬೆಳ್ಳಂದೂರು ಕೆರೆಯಿಂದ ವರ್ತೂರು ಕೆರೆಗೆ ಹೋಗುವ ಮುಖ್ಯ ನಾಲಾವನ್ನು ಸೇರುವ ಇನ್ನೊಂದು ಪ್ರೈಮರಿ ನಾಲಾ ಪಂಕ್ತೀಕರಣ ಇರುವುದನ್ನು, ಹಾಗೂ ನಾಲಾ ಪಂಕ್ತೀಕರಣದ ಬಳಿಯಲ್ಲಿಯೇ ಪ್ರಶ್ನಿತ ಜಮೀನಿಗೆ ಉಪಗಮನ ರಸ್ತೆ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಶ್ನಿತ ಜಮೀನಿಗೆ ಇರುವ ಉಪಗಮನ ರಸ್ತೆಯನ್ನು ಸಾರ್ವಜನಿಕ ರಸ್ತೆ ಎಂಬ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ದೃಢೀಕರಣ ಪತ್ರ ಪಡೆದು, ನಂತರವೇ ಸದರಿ ಜಮೀನಿನಲ್ಲಿ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅನುಸ್ಮರಿಸ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ಪ್ರೈಮರಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ 3066.94 ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.

  
**Commissioner**

7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.


ಠರಾವು ಸಂಖ್ಯೆ 194/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ ಬಳಗರೆ ಗ್ರಾಮದ ಸರ್ವೆ ನಂ. 15/5 ರಲ್ಲಿನ 01 ಎಕರೆ ಹಾಗೂ ಸರ್ವೆ ನಂ. 16/2, 17/2 ರಲ್ಲಿನ 04 ಎಕರೆ 02 ಗುಂಟೆ ಪ್ರದೇಶದಲ್ಲಿ 18 ಗುಂಟೆ ಖರಾಬು ಹೊರತುಪಡಿಸಿ, ಉಳಿಕೆ 03 ಎಕರೆ 24 ಗುಂಟೆ ಒಟ್ಟು 04 ಎಕರೆ 24 ಗುಂಟೆ ವಿಸ್ತೀರ್ಣದ ವೈಕಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ 15843.79 ಚ.ಮೀ. ವಿಸ್ತೀರ್ಣ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ವಿಜಯಕುಮಾರ್, ಶ್ರೀಮತಿ ಎನ್. ಮಂಜುಳ ಮತ್ತು ಇತರರು ಕೋರಿರುವ ಬಗ್ಗೆ.

  
**Commissioner**

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಜಮೀನು ಪಶ್ಚಿಮ ಭಾಗದಲ್ಲಿ ಗುಂಜೂರು ಕೆರೆಯಿಂದ ವರ್ತೂರು ಕೆರೆಗೆ ಹೋಗುವ ಸೆಕೆಂಡರಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದಲ್ಲಿ RMP-2015 ರ ವಲಯ ನಿಯಮಾವಳಿಯ ರೀತ್ಯ ಸೆಕೆಂಡರಿ ನಾಲಾ ಮಧ್ಯೆ ಭಾಗದಿಂದ ಎರಡೂ ಬದಿಗಳಲ್ಲಿ ಕನಿಷ್ಠ 25 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ವೈಕಿ ವಸತಿ [ಪ್ರಧಾನ] ವಲಯದಲ್ಲಿ ಇರುವ 15843.79 ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.

  
**Commissioner**

9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 195/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ ಚನ್ನಸಂದ್ರ ಗ್ರಾಮದ ಸರ್ವೆ ನಂ. 101 ರಲ್ಲಿನ 25 ಗುಂಟೆ ಅಥವಾ 2529.26 ಚ.ಮೀ. ವಿಸ್ತೀರ್ಣ ಪ್ರದೇಶವು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿದ್ದು, ಈ ವಲಯದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ಸಿ.ಎ. ಕೃಷ್ಣೇಗೌಡ ಬಿನ್ ಲೇಟ್ ಅಪ್ಪಯ್ಯಗೌಡ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಪ್ರದೇಶದಲ್ಲಿ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ ಪ್ರಶ್ನಿತ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.

  
Commissioner



3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳೆಸತಕ್ಕದ್ದು.

*Bah*  
**Commissioner**

ರರಾವು ಸಂಖ್ಯೆ 196/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ ಬೆಳತ್ತೂರು ಗ್ರಾಮದ ಸರ್ವೆ ನಂ. 8/1 ರ 01 ಎಕರೆ ಅಥವಾ 4046.82 ಚ.ಮೀ. ವಿಸ್ತೀರ್ಣ ಪ್ರದೇಶದ ಪೈಕಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿರುವ 1399.10 ಚ.ಮೀ. ವಿಸ್ತೀರ್ಣ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ರಿಯಾಜ್ ಅಹ್ಮದ್ ಬಿನ್ ಸೈಯ್ಯದ್ ಅಮೀರ್ ಹಮ್ಸ್ ಮತ್ತು ಇತರರು [ ಶ್ರೀ ರಜತಾ ಪ್ರಸಾದ್ ಮತ್ತು ಇತರರು M/S. MBR Homes Pvt. Ltd. ರವರಿಗೆ ಜಿಪಿಎ ದಾರರು] ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಜಮೀನಿಗೆ ಚಿಕ್ಕಬನಹಳ್ಳಿ ಹಾಗೂ ಎಲೆಮಲ್ಲಪ್ಪನ ಶೆಟ್ಟಿ ಕೆರೆಯಿಂದ ದಕ್ಷಿಣ ಪಿನಾಕಿನಿ ನದಿಗೆ ಹೋಗುವ ಪೈಮರಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಶ್ನಿತ ಜಮೀನಿನ ಉತ್ತರಕ್ಕೆ ಇರುವ ಪೈಮರಿ ನಾಲಾ ಮಧ್ಯಭಾಗದಿಂದ ವಲಯ ನಿಯಮಾವಳಿಯಂತೆ ಕನಿಷ್ಠ 50 ಮೀ. ಅಗಲದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕೃತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ಪೈಕಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ 1399.10 ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.

  
**Commissioner**

7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 197/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ ಚನ್ನಸಂದ್ರ ಗ್ರಾಮದ ಸರ್ವೆ ನಂ. 22/2 ರಲ್ಲಿನ 04 ಎಕರೆ 05 ಗುಂಟೆ [07 ಗುಂಟೆ ಖರಾಬು ಹೊರತುಪಡಿಸಿ] ಅಥವಾ 16693.14 ಚ.ಮೀ. ವಿಸ್ತೀರ್ಣದ ಪ್ರದೇಶದ ಪೈಕಿ ಸಾರಿಗೆ ಮತ್ತು ಸಂಪರ್ಕ ಸೆನ್ಸಿಟೀವ್ ವಲಯದಲ್ಲಿರುವ 15839.66 ಚ.ಮೀ. ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀಮತಿ ರತ್ನಮ್ಮ ಮತ್ತು ಇತರರು ಕೋರಿರುವ ಬಗ್ಗೆ.

  
Commissioner

000022

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಪೂರ್ವ ದಿಕ್ಕಿನಲ್ಲಿ ದಕ್ಷಿಣ ಪಿನ್‌ಕೋನಿ ನದಿಯ ವೈಮರಿ ನಾಲಾ ಪಂಕ್ತೀಕರಣ, ಪ್ರಶ್ನಿತ ಪ್ರದೇಶದ ದಕ್ಷಿಣ ಬಾಗದಲ್ಲಿ ಗ್ರಾಮ ನಕ್ಷೆಯ ರೀತ್ಯ ಇನ್ನೊಂದು ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಶ್ನಿತ ಪ್ರದೇಶದ ಪೂರ್ವ ದಿಕ್ಕಿನಲ್ಲಿರುವ ದಕ್ಷಿಣ ಪಿನ್‌ಕೋನಿ ನದಿಯ ಮಧ್ಯಭಾಗದಿಂದ ಕನಿಷ್ಠ 50 ಮೀ. ಅಂತರದ ನಾಲಾ ಬಫರ್, ರಸ್ತೆ ಬದಿಯಲ್ಲಿನ ಗ್ರಾಮ ನಕ್ಷೆಯ ರೀತ್ಯ ಇರುವ ನಾಲಾದ ಮಧ್ಯಭಾಗದಿಂದ ಕನಿಷ್ಠ 15 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕೃತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ಪೈಕಿ ಸಾರಿಗೆ ಮತ್ತು ಸಂಪರ್ಕ ಸೆನ್ಸಿಟೀವ್ ವಲಯದಲ್ಲಿ ಇರುವ 15839.66 ಚಮೀ ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.

  
Commissioner

9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ರರಾವು ಸಂಖ್ಯೆ 198/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ ಬೆಳತ್ತೂರು ಗ್ರಾಮದ ಸರ್ವೆ ನಂ. 8/3 ರಲ್ಲಿನ 37 ಗುಂಟೆ ಅಥವಾ 3743.29 ಚ.ಮೀ. ವಿಸ್ತೀರ್ಣದ ಪ್ರದೇಶದ ಪೈಕಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿರುವ 1679.51 ಚ.ಮೀ. ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ನಾರಾಯಣರಡ್ಡಿ ಮತ್ತು ಇತರರು M/S. MSR Constructions [ಶ್ರೀ ಗೋವಿಂದು ದಾಮೋದರರಡ್ಡಿ ಮತ್ತು ಇತರರಿಗೆ ಜಿಪಿಎ ದಾರರು] ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಜಮೀನಿಗೆ ಚಿಕ್ಕಬನಹಳ್ಳಿ ಹಾಗೂ ಎಲೆಮಲ್ಲಪ್ಪನ ಶೆಟ್ಟಿ ಕೆರೆಯಿಂದ ದಕ್ಷಿಣ ಪಿನಾಕಿನಿ ನದಿಗೆ ಹೋಗುವ ಪೈಮರಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಶ್ನಿತ ಜಮೀನಿನ ಉತ್ತರಕ್ಕೆ ಇರುವ ಪೈಮರಿ ನಾಲಾ ಮಧ್ಯಭಾಗದಿಂದ ವಲಯ ನಿಯಮಾವಳಿಯಂತೆ ಕನಿಷ್ಠ 50 ಮೀ. ಅಗಲದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ಪೈಕಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ 1679.51 ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

  
**Commissioner**

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.

  
Commissioner

10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 199/2013, ದಿನಾಂಕ 26.09.2013

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ಮ್ಯಾದರಹಳ್ಳಿ ಗ್ರಾಮದ ಸರ್ವೆ ನಂ. 20, 21, 22 ಹಾಗೂ 29 ಹಾಗೂ ಶೆಟ್ಟಿ ಹಳ್ಳಿ ಗ್ರಾಮದ ಸರ್ವೆ ನಂ 60/3 ರಲ್ಲಿನ ಒಟ್ಟು 07 ಎಕರೆ 6 ½ ಗುಂಟೆ [28985.37 ಚ.ಮೀ.] ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ M/S. Suvilas Properties Pvt. Ltd. ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ಸಮಯದಲ್ಲಿ ಪ್ರಶ್ನಿತ ಪ್ರದೇಶದ ಉತ್ತರ ಭಾಗದಲ್ಲಿ ಕೆರೆಯಿಂದ ಪೂರ್ವದಿಂದ ಪಶ್ಚಿಮಕ್ಕೆ ಹರಿಯುವ ಡೈನ್ ಗೆ ಆರ್.ಸಿ.ಸಿ. ಸ್ಲಾಬ್ ಹಾಕಿ ನಿರ್ಮಿಸಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ನಾಲಾವು ಕೃಷಿ ಉಪಯೋಗಕ್ಕಾಗಿ ಉಪಯೋಗಿಸುತ್ತಿದ್ದ ನಾಲವಾಗಿದ್ದುದರಿಂದ ಇದನ್ನು ಈಗಾಗಲೇ ಇವರ ಜಾಗದಲ್ಲಿ ಆರ್.ಸಿ.ಸಿ. ಸ್ಲಾಬ್ ನಿಂದ ಮುಚ್ಚಲಾಗಿದ್ದು, ಇದನ್ನು Tertiary Drain ಎಂದು ಪರಿಗಣಿಸಿ ಇವರ ಜಾಗದಲ್ಲಿ ಡೈನ್ ಮಧ್ಯಭಾಗದಿಂದ 15 ಮೀ. ಬಫರ್ ಗಾಗಿ ಕಾಯ್ದಿರಿಸಿ, ಹಾಗೂ ಪ್ರಶ್ನಿತ ಪ್ರದೇಶದ ದಕ್ಷಿಣ ಭಾಗದಲ್ಲಿ ಪೂರ್ವ - ಪಶ್ಚಿಮವಾಗಿ ಹರಿಯುವ Waste weir ನಾಲಾವು ಸೆಕೆಂಡರಿ ಡೈನ್ ಆಗಿರುವುದರಿಂದ ನಾಲಾ ಮಧ್ಯ ಭಾಗದಿಂದ 25 ಮೀ. ಪ್ರದೇಶವನ್ನು ಬಫರ್ ಗಾಗಿ ಕಾಯ್ದಿರಿಸಲು, ಹಾಗೂ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿದ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸೆನ್ಸಿಟೀವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.

  
Commissioner

2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

  
Commissioner



ಠರಾವು ಸಂಖ್ಯೆ 200/2013, ದಿನಾಂಕ 26.09.2013

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಕೋಡಿಗೇಹಳ್ಳಿ ಗ್ರಾಮದ ಸರ್ವೆ ನಂ. 94/4, 94/6, 94/7, 94/8 ರಲ್ಲಿನ 02 ಎಕರೆ 15.75 ಗುಂಟೆ ಪ್ರದೇಶದಲ್ಲಿರುವ ಭಾಗಶಃ ಸನ್ನಿಟೀವ್ ಪ್ರದೇಶವಾದ 863.14 ಚ.ಮೀ. ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀಮತಿ ನಾಗರತ್ನ, ಎನ್. ಕೃಷ್ಣ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶದ ಪೂರ್ವಭಾಗದಲ್ಲಿ ಉತ್ತರದಿಂದ ದಕ್ಷಿಣಕ್ಕೆ ಹರಿಯುವ ನಾಲಾವು ಸೆಕೆಂಡರಿ ಡೈನ್ ಆಗಿರುವುದರಿಂದ ಡೈನ್ ಮಧ್ಯಭಾಗದಿಂದ 25 ಮೀ. ಪ್ರದೇಶವನ್ನು ಬಫರ್ ಗಾಗಿ ಕಾಯ್ದಿರಿಸಬೇಕೆಂಬ ಹಾಗೂ ನಿಯಮದಂತೆ ರೈಲ್ವೆ ಮಾರ್ಚಿನ್ ಕಾಯ್ದಿರಿಸುವ, ಮತ್ತು ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸನ್ನಿಟೀವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.


1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸೆರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.

  
Commissioner

7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳೆಸತಕ್ಕದ್ದು.

ಠರಾವು ಸಂಖ್ಯೆ 201/2013, ದಿನಾಂಕ 26.09.2013

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಯಲಹಂಕ ಗ್ರಾಮದ ಸರ್ವೆ ನಂ. 31/1-3, 32/1 ರಿಂದ 32/2, 33/1,2, 34/1,2,3, 35, 36, 38, 39, 40, 41, 42, 43, 44 ಹಾಗೂ 45/1 ರಿಂದ 13 ಹಾಗೂ ಯಲಹಂಕ ಅಮಾನಿಕೆರೆ ಗ್ರಾಮದ ಸರ್ವೆ ನಂ. 1, 2/1 ರ ಪ್ರದೇಶಗಳನ್ನು ಒಳಗೊಂಡಂತೆ ಒಟ್ಟು 24 ಎಕರೆ 2.5 ಗುಂಟೆ ವಿಸ್ತೀರ್ಣದ [97376.67 ಚ.ಮೀ.] ಪ್ರದೇಶವು RMP-2015 ರಂತೆ ವಸತಿ ಸೆನ್ಸಿಟೀವ್ ವರ್ಗೀಕರಣದಲ್ಲಿದ್ದು, ಸದರಿ ಪ್ರದೇಶವನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡುವಂತೆ ಮೇ: ಆಕ್ಯುತ ಎಂಟರ್ ಪ್ರೈವೇಟ್ ರವರು ಕೋರಿರುವ ಬಗ್ಗೆ.

  
Commissioner

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡುವಂತೆ ಕೋರಿರುವ ಬಗ್ಗೆ ದಿನಾಂಕ 20.09.2013 ರ ಸೆನ್ಸಿಟೀವ್ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ದಿನಾಂಕ 26.09.2013 ರಂದು ಸೆನ್ಸಿಟೀವ್ ಉಪಸಮಿತಿಯ ಈ ಕೆಳಕಂಡ ಸದಸ್ಯರು ಸ್ಥಳ ವೀಕ್ಷಿಸಿದರು.

1. ಪ್ರೊ. ಮೋಹನ್ ಕುಮಾರ್,
2. ಪ್ರೊ. ನಾಗೇಶ್ ಕುಮಾರ್
3. ಡಾ: ಚೌಡೇಗೌಡ, ಹೆಚ್ಚುವರಿ ನಿರ್ದೇಶಕರು, ನಗರ ಯೋಜನೆ, ಬಿಬಿಎಂಪಿ.
4. ಮುಖ್ಯ ಅಭಿಯಂತರರು [Storm Water Drain], ಬಿಬಿಎಂಪಿ ಇವರ ಪರವಾಗಿ ಶ್ರೀ ದಯಾನಂದ್, ಕಾರ್ಯಪಾಲಕ ಅಭಿಯಂತರರು.
5. ಶ್ರೀ ಎ.ವಿ. ರಂಗೇಶ್, ನಗರ ಯೋಜಕ ಸದಸ್ಯರು.

ಸ್ಥಳ ಪರಿಶೀಲನೆಯ ಸಮಯದಲ್ಲಿ ಪ್ರಸ್ತಾಪಿತ ಜಾಗವು ಯಲಹಂಕ ಕರೆ ಬಂಡಿನಿಂದ ಸುಮಾರು 5 ಮೀ. ತಗ್ಗು ಪ್ರದೇಶದಲ್ಲಿರುವುದನ್ನು ಗಮನಿಸಿದ್ದು, ಈ ಜಾಗದ ದಕ್ಷಿಣ ಮತ್ತು ಉತ್ತರದ ಕಡೆ ಎರಡು ಕೆರೆಯ ಕೋಡಿ ಇದ್ದು, ಒಂದು ಕೋಡಿ ಪ್ರಶ್ನಿತ ಪ್ರದೇಶದ ಉತ್ತರಭಾಗದಿಂದ ಕೇಂದ್ರ ಸರ್ಕಾರದ ಸ್ವಾಮ್ಯವು ವಸತಿ ಸಮುಚ್ಚಯದ ಪಕ್ಕದಲ್ಲಿ ಹಾಯ್ದು, ಪ್ರಶ್ನಿತ ಪ್ರದೇಶದ ದಕ್ಷಿಣ ಭಾಗದಲ್ಲಿ ಪಶ್ಚಿಮದಿಂದ ಪೂರ್ವಕ್ಕೆ ಹರಿಯುವ ಕೋಡಿಗೆ ಒಂದು ಸೇರಿ ನಂತರ ಒಂದು ಗೂಡಿ ಬಳಾರಿ ರಸ್ತೆ [ಎನ್.ಹೆಚ್. 7] ಮುಖಾಂತರ ಪೂರ್ವ ದಿಕ್ಕಿಗೆ ಹರಿಯಬೇಕೆಂಬುದನ್ನು ಗಮನಿಸಿತು. ಆದರೆ ಪ್ರಸ್ತುತ ಈ ಎರಡೂ ಕೋಡಿಗಳು ಮಣ್ಣು ಕಲ್ಲುಗಳಿಂದ ಮತ್ತು ಗಿಡಗಂಟೆಗಳಿಂದ ಮುಚ್ಚಲ್ಪಟ್ಟಿದ್ದು, ಕೆರೆಯ ಕೋಡಿಯ ನೀರು ಸರಾಗವಾಗಿ ಹರಿಯುತ್ತಿಲ್ಲವೆಂಬುದನ್ನು ಗಮನಿಸಿತು. ಹೀಗಾಗಿ ಪ್ರಶ್ನಿತ ಜಾಗವು ಜೌಗು ಜಾಗದಂತೆ ಆವೃತವಾಗಿರುವುದು ಕಂಡು ಬಂದಿದೆ. ಪ್ರಸ್ತುತ ಜಾಗಕ್ಕೆ ಕೆರೆಯ ದಂಡೆ ಅಂಚಿನಿಂದ ತಾತ್ಕಾಲಿಕವಾಗಿ ಉಪಗಮನವನ್ನು ಕಲ್ಪಿಸಿದ್ದರೂ, ಇದು ಈ ಜಾಗಕ್ಕೆ ಸೂಕ್ತವಾದ ಉಪಗಮನವಾಗುವುದಿಲ್ಲವೆಂಬುದನ್ನು ಉಪಸಮಿತಿ ಸದಸ್ಯರು ಸ್ಥಳ ಪರಿಶೀಲನೆಯ ಸಮಯದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿ, ಸಮಿತಿ ಸಭೆಯ ಚರ್ಚೆಯ ವೇಳೆಯಲ್ಲಿ ಇದನ್ನೇ ಪುನರುಚ್ಚರಿಸುತ್ತಾರೆ. ಹೀಗಾಗಿ ಅರ್ಜಿದಾರರಿಗೆ ಬಳಾರಿ ರಸ್ತೆ ಕಡೆಯಿಂದ ಅವರ ಜಾಗಕ್ಕೆ ಉಪಗಮನ ಕಲ್ಪಿಸಿಕೊಳ್ಳುವಂತೆ ಹಾಗೂ ಉಪಗಮನವನ್ನು ಕಾರ್ಯಗತ ಮಾಡಿದ ನಂತರ ಹಾಗೂ ಕೆರೆ ಕೋಡಿಗಳನ್ನು ಬಿಬಿಎಂಪಿ ರವರ ಸಹಭಾಗಿತ್ವದಲ್ಲಿ ನಿರ್ಮಿಸಿದ ನಂತರ ಎರಡೂ ಕೋಡಿಗಳ ಮಧ್ಯಭಾಗದಿಂದ 25 ಮೀ. ಪ್ರದೇಶವನ್ನು ಬರ್ಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸೆನ್ಸಿಟೀವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.

  
Commissioner

2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳೆಸತಕ್ಕದ್ದು.

  
**Commissioner**

ಠರಾವು ಸಂಖ್ಯೆ 202/2013, ದಿನಾಂಕ 26.09.2013

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಅಟ್ಟೂರು ಗ್ರಾಮದ ಸರ್ವೆ ನಂ.68, 69/1(P), 69/2(p), 71/1, 71/2, 73(P), 74/1B, 75, 76, 77/1, 77/2, 78, 79, 80 ಮತ್ತು 82/2(P) ರಲ್ಲಿನ 15 ಎಕರೆ 28.75 ಗುಂಟೆ ಅಥವಾ 63,610.99 ಚ.ಮೀ. ವಿಸ್ತೀರ್ಣ ಪ್ರದೇಶದಲ್ಲಿ ವಸತಿ ಮುಖ್ಯ (ಸೆನ್ಸಿಟೀವ್) ವಲಯಕ್ಕೆ ಕಾಯ್ದಿರಿಸಿರುವ ಪ್ರದೇಶವಾದ 60499.85 ಚ.ಮೀ. ವಿಸ್ತೀರ್ಣ ಪ್ರದೇಶವನ್ನು ಸೆನ್ಸಿಟೀವ್ ವಲಯದಿಂದ ಹೊರತುಪಡಿಸಿ ವಸತಿ ಉದ್ದೇಶಕ್ಕೆ ನಿಗದಿಪಡಿಸಲು ಮೆ: ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈ. ಲಿ.,(ಶ್ರೀ. ಎ.ರಾಮಕೃಷ್ಣಪ್ಪ ಮತ್ತು ಇತರರಿಗೆ ಜಿ.ಪಿ.ಎದಾರರು) ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅಟ್ಟೂರು ಕೆರೆಯಿಂದ ಪುಟ್ಟೇನಹಳ್ಳಿ ಕೆರೆಗೆ ಹರಿಯುವ ಕೆರೆಕೋಡಿಯು ರೆವಿನ್ಯೂ ನಕ್ಷೆಯಂತೆ ಅರ್ಜಿದಾರರ ಜಮೀನಿನಲ್ಲಿ ಸೂಚಿಸದೇ ಪ್ರಶ್ನಿತ ಜಮೀನಿನ ಉತ್ತರದಲ್ಲಿ ಅಟ್ಟೂರು ಕೆರೆಯಿಂದ ಪುಟ್ಟೇನಹಳ್ಳಿ ಕೆರೆಗೆ ಹರಿಯುವ ಕೆರೆಕೋಡಿಯು ರೆವಿನ್ಯೂ ನಕ್ಷೆಯಂತೆ ಅರ್ಜಿದಾರರ ಜಮೀನಿನಲ್ಲಿ ಸೂಚಿಸದೇ ಪ್ರಶ್ನಿತ ಜಮೀನಿನ ಉತ್ತರದಲ್ಲಿ ಅಟ್ಟೂರು ಮತ್ತು ಅನಂತಪುರ ಗ್ರಾಮದ ಗಡಿಯಲ್ಲಿ ಪಶ್ಚಿಮದಿಂದ ಪೂರ್ವಕ್ಕೆ ಹರಿಯುವಂತೆ ಸೂಚಿಸಿದ್ದು, ಸದರಿ ನಾಲಾ ಪಂಕ್ತೀಕರಣದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ವಸತಿ ಕಟ್ಟಡಗಳಿಂದ ಕೆರೆಯಕೋಡಿ ನಾಲಾ ಮುಚ್ಚಲ್ಪಟ್ಟಿದ್ದು, ಸದರಿ ನಾಲಾವು ದಕ್ಷಿಣಕ್ಕೆ ಅರ್ಜಿದಾರರ ಜಮೀನಿನ ಮಧ್ಯಭಾಗದಲ್ಲಿನ ಖಾಸಗಿ ಜಮೀನು ಸರ್ವೆ ನಂ. 72 ರಲ್ಲಿ ಹರಿಯುವಂತೆ ತಿರುವುಗೊಳಿಸಿದ್ದು, ಈ ಬಗ್ಗೆ ಪ್ರಾಧಿಕಾರದ ಆಯುಕ್ತರು, ಅಭಿಯಂತರ ಸದಸ್ಯರು, ಬಿಬಿಎಂಪಿ ಮುಖ್ಯ ಅಭಿಯಂತರರು [Storm Water Storm ] ಅಪರ ನಿರ್ದೇಶಕರು [ನಗರ ಯೋಜನೆ], ಬಿಬಿಎಂಪಿ ರೊಂದಿಗೆ ಜಂಟಿ ಸ್ಥಳ ಪರಿಶೀಲನೆ ನಡೆಸಿ ಅರ್ಜಿದಾರರ ಕೋರಿಕೆ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲು ತೀರ್ಮಾನಿಸಲಾಯಿತು.

ಠರಾವು ಸಂಖ್ಯೆ 203/2013, ದಿನಾಂಕ 26.09.2013

ವಿಷಯ: ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಭೀಮನಕುಪ್ಪೆ ಗ್ರಾಮದ ಸರ್ವೆ ನಂ. 185/1 ರಲ್ಲಿನ 02 ಎಕರೆ 32 ಗುಂಟೆ ಹಾಗೂ ಸರ್ವೆ ನಂ. 185/7 ರಲ್ಲಿ 01 ಎಕರೆ 06 ಗುಂಟೆ ಒಟ್ಟು 03 ಎಕರೆ 38 ಗುಂಟೆ [15984.86 ಚ.ಮೀ.] ವಿಸ್ತೀರ್ಣದ ಪ್ರದೇಶದಲ್ಲಿ ಭಾಗಶಃ ಪ್ರದೇಶವನ್ನು ವಸತಿ [ಮುಖ್ಯ] ಸೆನ್ಸಿಟೀವ್ ವಲಯದಲ್ಲಿದ್ದು, ಸದರಿ ಪ್ರದೇಶವನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡುವಂತೆ ಶ್ರೀಪತಿ ಕೇಶವ ಹೆಗಡೆ ಬಿನ್ ಲೇಟ್ ಕೇಶವ ಹೆಗಡೆ ರವರು ಕೋರಿರುವ ಬಗ್ಗೆ.

  
**Commissioner**

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶದ ದಕ್ಷಿಣಕ್ಕೆ ಸುಮಾರು 100 ರಿಂದ 140 ಮೀ. ಅಂತರದಲ್ಲಿ ಡೈನ್ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕೃತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದಲ್ಲಿ ಸೆನ್ಸಿಟೀವ್ ವಲಯದಲ್ಲಿ ಅಭಿವೃದ್ಧಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನ ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.

  
**Commissioner**

10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

ಠರಾವು ಸಂಖ್ಯೆ 204/2013, ದಿನಾಂಕ 26.09.2013

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಶೀಗೆಹಳ್ಳಿ ಗ್ರಾಮದ ಸರ್ವೆ ನಂ 96/2 ರಲ್ಲಿನ 04 ಎಕರೆ 30 ಗುಂಟೆ ಅಥವಾ 19222.49 ಚ.ಮೀ. ವಿಸ್ತೀರ್ಣದ ಪ್ರದೇಶದ ಪೈಕಿ ವಸತಿ [ಪ್ರಧಾನ ] ಸೆನ್ಸಿಟೀವ್ ವಲಯದಲ್ಲಿರುವ 13140.96 ಚ.ಮೀ. ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ ಶ್ರೀ ಚೆಲ್ಲನಾನಿ ಕುಟುಂಬರಾವ್ ಬಿನ್ ಲೇಟ್ ಬ್ರಹ್ಮಯ್ಯ ರವರು ಕೋರಿರುವ ಬಗ್ಗೆ.

ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಜಮೀನಿನ ದಕ್ಷಿಣ ದಿಕ್ಕಿನಲ್ಲಿ ಎಲೆಮಲ್ಲಪ್ಪನಶೆಟ್ಟಿ ಕೆರೆ ಹಾಗೂ ಚಿಕ್ಕಬನಹಳ್ಳಿ ಕೆರೆಯಿಂದ ದಕ್ಷಿಣ ಪಿನ್‌ಕಿನ್ನಿ ನದಿಗೆ ಹೋಗುವ ಪೈಮರಿ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಸದರಿ ಪ್ರದೇಶದ ದಕ್ಷಿಣಕ್ಕೆ ಇರುವ ಪೈಮರಿ ನಾಲಾದ ಮಧ್ಯಭಾಗದಿಂದ ಎರಡೂ ಬದಿಗಳಲ್ಲಿ ಕನಿಷ್ಠ 50 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕರಿಸಿತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ಪೈಕಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ಇರುವ 13140.96 ಚ.ಮೀ. ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.

  
**Commissioner**

2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

  
**Commissioner**



ರರಾವು ಸಂಖ್ಯೆ 205/2013, ದಿನಾಂಕ 26.09.2013


ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಹಾಡೋಸಿದ್ಧಾಪುರ ಗ್ರಾಮದ ಸರ್ವೆ ನಂ. 4 ರ ಪೈಕಿ, 10, 11, 16, 17, 18/2, 31, 32, 34, 35, 36, 37, 38, 39/1, 39/2, 40, 41, 42, 43, 44 ಗ್ರಾಮರಾಣ ಪೈಕಿ ಹಾಗೂ ಚಿಕ್ಕ ಕನ್ನಲ್ಲಿ ಗ್ರಾಮದ 22/1,23 ರಲ್ಲಿನ ಒಟ್ಟು 26 ಎಕರೆ 32 ಗುಂಟೆ ವಿಸ್ತೀರ್ಣಗಳ ಪೈಕಿ 00 ಎಕರೆ 22 ಗುಂಟೆ ಖರಾಬು ಹೊರತುಪಡಿಸಿ 26 ಎಕರೆ 10 ಗುಂಟೆ ವಿಸ್ತೀರ್ಣದ ಪೈಕಿ ವಸತಿ ಸೆನ್ಸಿಟೀವ್ ವಲಯದಲ್ಲಿ ಇರುವ 74433.12 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಗಳನ್ನು ಅನುಮತಿಸಲು ಪರಿಗಣಿಸುವಂತೆ M/S ಸ್ಕಂದ ಶೆಲ್ವರ್ಸ್ ಪ್ರೈ. ಲಿ ಇವರು ಕೋರಿರುವ ಬಗ್ಗೆ.


ವಿಷಯ ಟಿಪ್ಪಣಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಶ್ನಿತ ಪ್ರದೇಶವು ಹಾಡೋಸಿದ್ಧಾಪುರ ಕೆರೆಯ ಕೆಳಭಾಗದಲ್ಲಿದ್ದು, ಸದರಿ ಪ್ರದೇಶದಲ್ಲಿ ಹಾಡೋಸಿದ್ಧಾಪುರ ಕೆರೆಯಿಂದ ಹಾಲನಾಯಕನಹಳ್ಳಿ ಕೆರೆಗೆ ಹೋಗುವ ಸೆಕೆಂಡರಿ ನಾಲಾ ಪಂಕ್ತೀಕರಣ ಇರುವುದನ್ನು ಹಾಗೂ ಗ್ರಾಮ ನಕ್ಷೆ, ಸರ್ವೆ ನಕ್ಷೆಯಂತೆ ಸದರಿ ಪ್ರದೇಶದಲ್ಲಿ ಇತರೆ ನಾಲಾ ಪಂಕ್ತೀಕರಣ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಶ್ನಿತ ಪ್ರದೇಶದ ಬಳಿಯಲ್ಲಿರುವ ಹಾಡೋಸಿದ್ಧಾಪುರ ಕೆರೆಯಿಂದ ಕನಿಷ್ಠ 30 ಮೀ. ಅಂತರದ 'No Development Zone' ಬಫರ್, ಸದರಿ ಪ್ರದೇಶದಲ್ಲಿ ಹಾಲನಾಯಕನಹಳ್ಳಿ ಕೆರೆಗೆ ಹೋಗುವ ಸೆಕೆಂಡರಿ ನಾಲಾದ ಮಧ್ಯಭಾಗದಿಂದ ಎರಡೂ ಬದಿಗಳಲ್ಲಿ ಕನಿಷ್ಠ 25 ಮೀ. ಅಂತರದ ನಾಲಾ ಬಫರ್ ಕಾಯ್ದಿರಿಸುವ ಸರ್ವೆ ಮತ್ತು ಗ್ರಾಮ ನಕ್ಷೆಯಲ್ಲಿರುವ ಇತರೆ ನಾಲಾ ಪಂಕ್ತೀಕರಣಗಳನ್ನು ಯಥಾಸ್ಥಿತಿ ಕಾಯ್ದಿರಿಸುವ, ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ಅಸಂಸ್ಕೃತ ತ್ಯಾಜ್ಯ ನೀರನ್ನು ಹೊರಬಿಡದೇ ಇರುವ ಹಾಗೂ ಈ ಕೆಳಕಂಡ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು ಪ್ರಶ್ನಿತ ಪ್ರದೇಶದ ಪೈಕಿ ವಸತಿ [ಪ್ರಧಾನ] ಸೆನ್ಸಿಟೀವ್ ವಲಯದಲ್ಲಿ ರುವ 74433.12 ಚ.ಮೀ. ವಿಸ್ತೀರ್ಣದಲ್ಲಿ ಅಭಿವೃದ್ಧಿಗಳನ್ನು ಅನುಮತಿಸುವ ಬಗ್ಗೆ ನಿಯಮಾನುಸಾರ ಪರಿಗಣಿಸಲು ತೀರ್ಮಾನಿಸಲಾಯಿತು.

1. ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
2. ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
3. ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
4. ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5. ಪ್ರಶ್ನಿತ ಪ್ರದೇಶಕ್ಕೆ ಇರುವ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.

  
Commissioner

6. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
7. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
8. ವಸತಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು. ಹಾಗೂ Dual Piping System ಅನ್ನು ಸಹ ಅಳವಡಿಸತಕ್ಕದ್ದು.
9. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
10. ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
11. ಬಫರ್ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳಸತಕ್ಕದ್ದು.

  
5/10  
ನಗರ ಯೋಜಕ ಸದಸ್ಯರು

  
ಆಯುಕ್ತರು  
**Commissioner**